

ಕನ್ನಡ ಜನಪದ ಸಂಸ್ಕृತಿ

ಡಾ. ಎಸ್.ಎಂ. ಮುತ್ತಯ್ಯ

ಪ್ರಸಾರಾಂಗ, ಕುವೆಂಪು ವಿಶ್ವವಿದ್ಯಾನಿಲಯ

ಜಾನಾರ್ಥಕಾಲ್ಯಾದಿ, ಶಂಕರಪುಟ್ಟ

ಪ್ರಸಾರಾಂಗ

ಕುವೆಂಪು ವಿಶ್ವವಿದ್ಯಾನಿಲಯ

ಲೇಖಕರ ಮಾತ್ರ

ಕನ್ನಡ ಸಂಸ್ಕೃತಿಯಲ್ಲಿ ‘ಜಾನಪದ’ದ ಆಯಾಮಗಳು ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗೆ ನೋಡಿದರೆ ಕನ್ನಡ ಸಂಸ್ಕೃತಿಯ ಹೆಚ್ಚುಗಾರಿಕೆ ಇರುವುದೇ ಅದರ ಜಾನಪದ ಮುಖಿದಲ್ಲಿ. ಪ್ರಾಚೀನ ಕಾಲದಿಂದಲೂ ಕನ್ನಡ ಸಂಸ್ಕೃತಿಯ ಮೇಲೆ ಪರರ ದಾಳಿಯಾದಾಗಲೇಲ್ಲ ಅದರಿಂದ ತಪ್ಪಿಸಿಕೊಳ್ಳಲು ಹೆಚ್ಚು ಸಹಾಯಕವಾಗಿರುವುದೂ ಇದೇ ಆಯಾಮಗಳೇ. ದುರಾದೃಷ್ಟವೆಂದರೆ ಸಂಸ್ಕೃತಿಯ ಇಂಥ ಮೌಲ್ಯಯೂತ ಭಾಗ ಆಧುನಿಕ ತಿಳಿವಳಿಕೆಯ ಪರಿಣಾಮ ಹಿನ್ನೆಲೆಗೆ ಸರಿದಿದೆ. ಅಷ್ಟೇ ಅಲ್ಲ ಆ ಭಾಗ ಅವಮಾನದ, ಕೀಳಾದ ಭಾಗ ಎನಿಸಿತು. ಇಂಥ ಬೆಳವಣಿಗೆಯ ದುಷ್ಪರಿಣಾಮಗಳನ್ನು ನಾವೆಲ್ಲಜ ಸಷ್ಟವಾಗಿ ಕಾಣುತ್ತಿದ್ದೇವೆ. ಸಂಸ್ಕೃತಿಯ ಯಾವ ಭಾಗವನ್ನು ನಾವು ಅತ್ಯಂತ ಜತನದಿಂದ ಕಾಪಿಡುತ್ತಾ ನಮ್ಮ ಬದಲಾದ ಬದುಕಿಗೆ ಅನುಗುಣವಾಗಿ ಮರು ರೂಪಿಸಿಕೊಳ್ಳುತ್ತಾ ಸಾಗಬೇಕೆತ್ತೋ ಅದು ನಮ್ಮಿಂದ ಸಾಧ್ಯವಾಗಲಿಲ್ಲ. ಇದರ ಪರಿಣಾಮ ನಮ್ಮ ಕನ್ನಡ ಸಂಸ್ಕೃತಿ ವಿನಾಶದ ದಿಕ್ಕಿಗೆ ನಡೆಯುತ್ತಿದೆಯೇನೋ ಎಂಬ ಭಾವನೆಯನ್ನಂಟುಮಾಡಿತು. ಸಂಸ್ಕೃತಿಯ ಒಳಗಿನ ಜನರಿಗೆ ತಮ್ಮ ಅಸ್ತಿತ್ವವೆಲ್ಲಿದೆ? ಎಂಬ ದೊಡ್ಡ ಪ್ರಶ್ನೆ ಇಂದು ಕಾಡುತ್ತಿದೆ. ಇದರಿಂದಾಗಿ ವಿದ್ವತ್ ವಲಯವನ್ನಷ್ಟೇ ಅಲ್ಲ ಸಾಮಾನ್ಯ ಜನರು ಕೂಡ ತಮ್ಮ ಮೂಲ ಅಸ್ತಿತ್ವವನ್ನು ತಡಕಾಡ ತೊಡಗಿದ್ದಾರೆ. ಪರಂಪರೆಯ ಜೀವನ ಮೌಲ್ಯಗಳು ಪ್ರಸ್ತುತ ಸಂದರ್ಭಕ್ಕೆ ಅತ್ಯಂತ ಅನಿವಾರ್ಯ ಎಂಬ ಭಾವನೆ ಮೂಡುತ್ತಿದೆ. ಇಂಥ ಕಾರಣಗಳಿಂದಾಗಿಯೇ ಭಾರತದಂತಹ ತೈತೀಯ ಜಗತ್ತಿನ ರಾಷ್ಟ್ರಗಳಲ್ಲಿ ಸ್ಥಳೀಯ ಸಂಸ್ಕೃತಿಗಳ ಶೋಧ ಹಾಗೂ ಅವುಗಳ ಒಳಗಿನ ಅಂತಃಸ್ತಾಂಗಳನ್ನು ಪರಿಶೋಧಿಸುವ ಕಾರ್ಯಗಳು ಭರದಿಂದ ಸಾಗಿವೆ. ಇಂಥ ಪ್ರಯತ್ನದ ಭಾಗವಾಗಿ ಪ್ರಸ್ತುತ ಕಿರು ಹೊತ್ತಿಗೆ ರೂಪಗೊಂಡಿದೆ.

ದಿನಾಂಕ: 20–11–2012 ರಂದು ಪ್ರಸಾರಾಂಗದ ವರ್ತಿಯಿಂದ ರಿಪೋರ್ಟೆಂಟ್‌ನಲ್ಲಿ ನಡೆದ ಅರಿವು ವಿಸ್ತರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿದ ಉಪನ್ಯಾಸದ ವಿಸ್ತೃತ ಬರಹ ರೂಪವೇ ಈ ಹೊತ್ತಿಗೆ. ಇದರಲ್ಲಿ ಸಮಕಾಲೀನ ಕನ್ನಡ ಜಗತ್ತು ಎದುರಿಸುತ್ತಿರುವ ಸವಾಲುಗಳಿಗೆ ಅದರ ಒಡಲಲ್ಲಿಯೇ ಪರಿಹಾರಗಳಿವೆ; ಎಂಬ ತಿಳಿವಳಿಕೆಯೊಂದಿಗೆ ಕನ್ನಡ ಜನಪದ ಸಂಸ್ಕೃತಿಯ ಸ್ವರೂಪ–ಸಾಧ್ಯತೆಗಳನ್ನು ಕಟ್ಟಿಕೊಡುವ ಪ್ರಯತ್ನವಿದೆ. ಹೀಗೆ ಕಟ್ಟುವಾಗ ಅದರೊಳಗಿನ ಮಿತಿಗಳನ್ನು ಸಹ ಗುರುತಿಸುವ ಕೆಲಸವೂ ಆಗಿದೆ. ಇದರಿಂದಾಗಿ ಕನ್ನಡ ಸಂಸ್ಕೃತಿಯ ಅಸ್ತಿತ್ವದ ಬಗ್ಗೆ ಚಿಂತಿಸುವ ಆಲೋಚಿಸುವ ಕನ್ನಡಿಗರಿಗೆ ಈ ಬರಹ ಸಾಕಷ್ಟು ಉಪಯುಕ್ತವಾಗಿಲ್ಲದ ಎಂಬುದು ನಮ್ಮ ಭಾವನೆ. ಇಂಥ ಮಹತ್ವದ ಜವಾಬ್ದಾರಿಯನ್ನು ಕೊಟ್ಟಿ ನನ್ನ ಆಲೋಚನೆಗೆ ಸಹಕರಿಸಿದ ನಮ್ಮ ಪ್ರಸಾರಾಂಗದ ನಿರ್ದೇಶಕರಾದ ಡಾ. ಜಿ. ಪ್ರಶಾಂತನಾಯಕ್ ಅವರಿಗೆ ಗೌರವ ಮೂರ್ಖ ಕೃತಜ್ಞತೆಗಳು. ಇನ್ನೂ ಪ್ರಸಾರಾಂಗದ ಕೆಲಸಗಳಲ್ಲಿ ಕ್ರಿಯಾಶೀಲರಾಗಿರುವ ಉಪನಿರ್ದೇಶಕರಾದ ಡಾ. ಶಿವಾನಂದ ಕೆಳಗಿನಮನಿ, ಸಹಾಯಕ ನಿರ್ದೇಶಕರಾದ ಡಾ. ಕುಮಾರಸ್ವಾಮಿ ಹಾಗೂ ಪ್ರಸಾರಾಂಗದ ಸಿಬ್ಬಂದಿ ವರ್ಗದವರಾದ, ಶ್ರೀಮತಿ.ಗಿರಿಜ, ಶ್ರೀ ಅಣ್ಣಯ್ಯ, ಶಿವಪ್ರಸಾದ ಹಾಗೂ ಇತರೆ ಸಿಬ್ಬಂದಿ ವರ್ಗದವರಿಗೆ ಹೃತ್ಯಾವರ್ವಕ ವಂದನೆಗಳು.

ಡಾ. ಎಸ್.ಎಂ. ಮುತ್ತಂತ್ಯು

ಕನ್ನಡ ಜನಪದ ಸಂಸ್ಕृತಿ

‘ಕನ್ನಡ ಜನಪದ ಸಂಸ್ಕृತಿ’ ವಿಷಯದ ಚರ್ಚೆಗೂ ಮುನ್ನ ಇಲ್ಲಿ ಬಳಸಲಾಗಿರುವ ಶಬ್ದಗಳ ಚರಿತ್ರೆ ಮತ್ತು ಅರ್ಥ ವಿಸ್ತಾರತೆಯನ್ನು ತಿಳಿಯುವುದು ಅಗತ್ಯ. ‘ಕನ್ನಡ ಜನಪದ ಸಂಸ್ಕृತಿ’ ಎಂಬ ಶೀರ್ಷಕಕ್ಕೆಯೋಳಗೆ ‘ಕನ್ನಡ’, ‘ಜನಪದ’ ಮತ್ತು ‘ಸಂಸ್ಕृತಿ’ ಎಂಬ ಮೂರು ಶಬ್ದಗಳು ಬೆಳೆದು ನಿಂತಿರುವ ಬಗೆಯನ್ನು ಅವಲೋಕಿಸಿದರೆ ಈ ಮೂರು ಶಬ್ದಗಳು ‘ಶಬ್ದ’ ಎನ್ನುವ ಅರ್ಥದ ಆಚೆಗಿನ ಪರಿಭಾಷೆ, ಪರಿಕಲ್ಪನೆ ಎಂಬ ವಿಶಾಲ ನೆಲೆಯನ್ನು ಪಡೆದುಕೊಂಡಿವೆ. ಇವುಗಳನ್ನು ಕುರಿತಂತೆ ವಿದ್ದು ವಲಯದಲ್ಲಿ ಮಾತ್ರವಲ್ಲ ಜನ ಸಾಮಾನ್ಯರ ವಲಯದಲ್ಲಿ ಕೊಡ ಭಿನ್ನ ಬಗೆಯ ಬೃಹತ್ ಪ್ರಮಾಣದ ಚರ್ಚೆಗಳು ನಡೆದಿವೆ. ಈ ಬಗೆಯ ವ್ಯವಿಧ್ಯಮಯವಾದ ಚರ್ಚೆಗಳ ವಿಘೂಲತೆ ಇವುಗಳ ಅರ್ಥ ಗ್ರಹಿಕೆಗೆ ಸಹಕಾರಿಯಾಗುವುದಕ್ಕಿಂತ ಓದುಗರಲ್ಲಿ ಗೂಡಲ ಮೂಡಿಸುವಂತಾಗಿದೆ. ಹಾಗಾಗಿ ಈ ಪರಿಭಾಷೆಗಳ ಬಗೆಗೆ ಮಾತನಾಡುವಾಗ ಬಂದಿರುವ ವ್ಯಾಖ್ಯಾನಗಳ ವಿವಿಧ ನೆಲೆಗಳಲ್ಲಿ ಯಾವುದಾದರು ಒಂದು ನೆಲೆಯ ಜಾಡನ್ನು ಹಿಡಿದು ಸ್ವಷ್ಟ ಅರ್ಥಕ್ಕೆ ಬಧ್ಯವಾಗದೇ ಹೋದರೆ ಚರ್ಚೆ ನಿರ್ದಿಷ್ಟವಾದ ದಿಕ್ಕಿನಲ್ಲಿ ಮುನ್ನಡೆಯಲು ಸಾಧ್ಯವಾಗಲಾರದು. ಆದ್ದರಿಂದ ಇಲ್ಲಿ ಮೊದಲಿಗೆ ಈ ಪರಿಭಾಷೆ-ಪರಿಕಲ್ಪನೆಗಳ ಬಗೆಗೆ ನಡೆದಿರುವ ವಿಸ್ತಾರವಾದ ಚರ್ಚೆಗಳನ್ನು ಆಧರಿಸಿ ನಿರ್ದಿಷ್ಟವಾದ ಅರ್ಥಗಳನ್ನು ಕಂಡುಕೊಳ್ಳಬಹುದಾಗಿದೆ.

ಕನ್ನಡ ಎಂಬುದು ಬರೀ ಹೆಸರಲ್ಲವೋ

ಸಾಮಾನ್ಯವಾಗಿ ಇಂದು ನಾವೆಲ್ಲರೂ ‘ಕನ್ನಡ’ವನ್ನು ಭಾಷಾವಾಚಿಕೆಯಾಗಿ, ‘ಕನಾಟಕ’ವನ್ನು ಪ್ರದೇಶವಾಚಿಕೆಯಾಗಿ ಬಳಸುತ್ತಿದ್ದೇವೆ. ಆದರೆ ಕನ್ನಡ ಚಿಂತನಾ ಚರಿತ್ರೆಯೋಳಗೆ ಕನ್ನಡ ಮತ್ತು ಕನಾಟಕಕ್ಕೆ ಈ ರೀತಿಯ ಸ್ವಷ್ಟ ವ್ಯಾತ್ಯಾಸಗಳಿದ್ದಂತೆ ಕಾಣುವುದಿಲ್ಲ. ಉದಾ: ಕವಿರಾಜಮಾರ್ಗಕಾರ ಕನ್ನಡ ಶಬ್ದವನ್ನು ಭಾಷೆ ಹಾಗೂ ಪ್ರದೇಶಗಳಿರಡಕ್ಕೂ ಬಳಸಿದ್ದಾನೆ. “ಪಟಗನ್ನಡ” ಎಂದಾಗ ಭಾಷೆಯನ್ನು ಕುರಿತು ಹೇಳಿದರೆ; ‘ಕಾವೇರಿಯಿಂದ ಗೋದಾವರಿವರಮಿದ್ದ ನಾಡಾ ಕನ್ನಡದೋಳ ಭಾವಿಸಿದ ಜನಪದಂ’, ‘ಒಕ್ಕುಂದದ ನಡುವಳ ನಾಡೆ ಕನ್ನಡದ ತಿರುಳ’ ಎಂಬಲ್ಲಿ ಪ್ರದೇಶವನ್ನು ಹೇಳಿದ್ದಾನೆ. ಹಾಗೆಯೇ ಆಂಡಯ್ಯ ಹೇಳುವ ‘ಕನ್ನಡಮೆನಿಪ್ಪ ನಾಡು ಚಲುವಾಯ್ತು’ ಎಂಬಲ್ಲಿ ಪ್ರದೇಶ ಸೂಚಿತವಾದರೆ ಕನ್ನಡ, ಕರ್ನಾಟಕ, ತೆಲಗ, ತಿಗುಳ ಎಂಬ ನಿಜಗುಣ ಶಿವಯೋಗಿಗಳ ಪ್ರಯೋಗದಿಂದ ಕನ್ನಡ ಶಬ್ದ ಜನಾಂಗ ಅಥವಾ ಕುಲವನ್ನು ಸೂಚಿಸುತ್ತದೆ. ಮೇಲಿನ ಉಲ್ಲೇಖಗಳಿಂದ ಕನ್ನಡ ಎಂಬುದೋಂದೇ ಶಬ್ದ ಭಾಷೆ-ಪ್ರದೇಶ ಹಾಗೂ ಜನಾಂಗದ ಸೂಚಕವಾಗಿ ಬಳಕೆಯಾಗಿರುವುದು ಕಂಡುಬರುತ್ತದೆ. ಹಾಗಾದರೆ ಕನಾಟಕ ಶಬ್ದ ಬಳಕೆಯಾಗಿರುವ ಕ್ರಮ ಯಾವುದು? ಕನ್ನಡ, ಕನಾಟಕ ಶಬ್ದಗಳ ಪರಸ್ಪರ ಸಂಬಂಧವೇನು? ಎಂಬ ಪ್ರಶ್ನೆಗಳು ಇಲ್ಲಿ ಮಣಿಕೊಳ್ಳುತ್ತವೆ. ಈ ಪ್ರಶ್ನೆಗಳು ಬಯಸುವ ಉತ್ತರಕ್ಕಾಗಿ ಕನ್ನಡ ಭಾಷೆಯ ಪ್ರಾಚೀನ ಇತಿಹಾಸಕ್ಕೆ ಹೋಗಬೇಕಾಗುತ್ತದೆ. ಕನ್ನಡ ಭಾಷೆಯ ಪ್ರಾಚೀನತೆಯನ್ನು ಗುರುತಿಸುವಾಗ ಮಹಾಭಾರತದ ಸಭಾಪರವ, ಭೀಷ್ಣಪರವಗಳಲ್ಲಿ ‘ಕನಾಟಕ’ ಎಂಬ ಹೆಸರು ದೊರೆಯುತ್ತಾದರೂ ಮಹಾಭಾರತಕ್ಕಿಂತ ಮೊದಲಿನ ಪ್ರಾಚೀನ ತಮಿಳು ಶಾಸನ ಮತ್ತು ಕೃತಿಗಳಲ್ಲಿ ಕರುನಾಟರ್, ಕಣಾಟರ್, ಕನಾಡು ಎಂಬ ಪದಗಳು ದೊರೆಯುವುದರಿಂದ ಇವೇ ಈ ನಾಡಿನ ಭಾಷೆಯ ಮೂಲ ಹೆಸರುಗಳಿಂಬುದು

ವಿದ್ವಾಂಸರ ಅಭಿಮತ. ಇದನ್ನು ಒಪ್ಪುವುದಾದರೆ ಕರ್ನಾಟಕ ಎಂಬ ಶಬ್ದ ರೂಪತಳೆದ ಬಗ್ಗೆ ಪ್ರಶ್ನೆ ಉದ್ಘಾಟಿಸುತ್ತದೆ. ಇದಕ್ಕೆ 'ಕನ್ನಡದ ಹೆಸರುಗಳು ಕನ್ನಡ ಸಾಹಿತ್ಯದಲ್ಲಿ ಪ್ರಯೋಗ ಕಾಣುವುದಕ್ಕೂ ಮೊದಲು ಸಂಸ್ಕೃತ ಶಾಸನಗಳು ಹಾಗೂ ಸಾಹಿತ್ಯದಲ್ಲಿ ಸಂಸ್ಕೃತೀಕರಣವನ್ನು ಪಡೆದು ಗೋಚರವಾಗುತ್ತವೆ' ಎಂಬ ಕಾರಣವನ್ನು ಗಮನಿಸಿದರೆ ಉತ್ತರ ಸಿಗುತ್ತದೆ. ಯಾವುದೇ ಭಾಷೆ ಮೊದಲೋ ಅಥವಾ ಅದನ್ನು ಮಾತನಾಡುವ ಜನಾಂಗ ಮೊದಲೋ ಎಂಬ ಪ್ರಶ್ನೆಯನ್ನು ಇಲ್ಲಿ ಕೇಳಿಕೊಳ್ಳಬೇಕು. ಈ ಪ್ರಶ್ನೆಗೆ ಉತ್ತರ ಸುಲಭ. ಯಾವಾಗಲೂ ಜನಾಂಗ ಮೊದಲು ಆನಂತರ ಭಾಷೆ ಹಾಗಾಗಿ 'ಕನ್ನಡ' ಶಬ್ದ ಕನ್ನಡ ಕರುನಾಡರೂ ಎನ್ನುವ ಬಹುನಾಮಗಳಿಂದ ಜನಾಂಗವನ್ನು ಸೂಚಿಸುವ ಶಬ್ದವಾಗಿತ್ತು. ಮೇಲೆ ಹೇಳಿದಂತೆ ಈ ಶಬ್ದ ಸಂಸ್ಕೃತೀಕರಣದಿಂದಾಗಿ ಕರ್ನಾಟಕ, ಕರ್ನಾಟಕ ಎಂಬ ಪ್ರದೇಶ ಸೂಚಕ ಶಬ್ದವಾಗಿ ಬಳಕೆಯಾಗಿದೆ ಎಂಬ ವಾದ ನರಿ ಎನಿಸುತ್ತದೆ. ಈ ಶಬ್ದ ಈಚಿನ ದಿನಗಳಲ್ಲಿ ಹಿಂದಿಗಿಂತಲೂ ಇನ್ನೂ ವಿಶಾಲ ನೆಲೆಗೆ ತನ್ನ ಅರ್ಥವನ್ನು ವಿಸ್ತರಿಸಿಕೊಂಡಿದೆ. ಕನ್ನಡ ಮನಸ್ಸು, ಕನ್ನಡ ಸಂಸ್ಕೃತ, ಕನ್ನಡ ಪ್ರಾಣಿಕನ್ನು ಎಂಬಿತ್ಯಾದಿ ಶಬ್ದಗಳ ಬಳಕೆಯನ್ನು ಕಂಡರೆ ಇದು ಸ್ವಷ್ಟವಾಗುತ್ತದೆ. ಒಟ್ಟಾರೆ ಕನ್ನಡ, ಕರ್ನಾಟಕ ಎಂಬ ಶಬ್ದಗಳು ಈ ನೆಲಕ್ಕೆ, ಈ ಭಾಷೆಗೆ ಇರುವ ಬರೀ ಹೆಸರುಗಳಲ್ಲ ಅದರಾಚಿನ ವಿಶಾಲ ನೆಲೆಯ ಭಾವನೆಗಳಾಗಿವೆ. ಹಾಗಾಗಿ ಇಲ್ಲಿ ಕನ್ನಡ ಎಂಬುದನ್ನು ಕೇವಲ ಭಾಷೆಯ ಹೆಸರೆಂದು ಭಾವಿಸದೆ ಕನ್ನಡ ಎಂದರೆ ಒಂದು ಮನಸ್ಸು, ಕುಲ, ಪ್ರಜ್ಞ ವ್ಯಕ್ತಿತ್ವ ಎಂಬ ವಿಶಾಲ ಅರ್ಥವನ್ನು ಒಫ್ಪಿಕೊಳ್ಳಬಹುದಾಗಿದೆ.

ಜನಪದ ಎಂಬ ಪರಂಪರೆಗಳು

ಈ ಪರಿಕಲ್ಪನೆ ಕನ್ನಡ ಸಂದರ್ಭದಲ್ಲಿ ಬಳಕೆಗೆ ಒಂದಿರುವ ಎರಡು ಪ್ರಮುಖ ಮಾರ್ಗಗಳಿವೆ. ಇವುಗಳಲ್ಲಿ ಒಂದು ಸಂಸ್ಕೃತ ಮಾರ್ಗ. ಮತ್ತೊಂದು ಜರ್ಮನ್ ಮತ್ತು ಇಂಗ್ಲಿಷ್ ಮೂಲದ ಪಾಶ್ಚಾತ್ಯಮಾರ್ಗ. ಸಂಸ್ಕೃತ ಭಾಷೆಯಲ್ಲಿ ಜನಪದ ಎಂಬ ಶಬ್ದ ಬಳಕೆಯಲ್ಲಿದ್ದು ಅಲ್ಲಿ ಅದರ ಅರ್ಥ ಗ್ರಾಮೀಣ, ಹಳ್ಳಿಗ ಎಂಬುದಾಗಿದೆ. ಸಂಸ್ಕೃತದ ಈ ಶಬ್ದ ಕೇವಲ ಒಂದು ಪದವೆಂಬಂತೆ ಮೇಲೆ ಸೂಚಿಸಿದ ಅರ್ಥಕ್ಕೆ ಸೀಮಿತಗೊಂಡು ಕನ್ನಡ ಸಾಹಿತ್ಯದಲ್ಲಿ ಬಳಕೆಗೊಂಡಿರುವಂತೆ ಕಂಡುಬರುತ್ತದೆ. ಉದಾ: ಕವಿರಾಜಮಾರ್ಗದಲ್ಲಿ ಬರುವ '..... ಭಾವಿಸಿದ ಜನಪದಂ' ಸಾಲನ್ನು ಗಮನಿಸಬಹುದು. ಒಟ್ಟಾರೆ ಸಂಸ್ಕೃತದ ಈ ಮಾರ್ಗದಲ್ಲಿ ಜನಪದ ಎಂಬ ಶಬ್ದಕ್ಕೆ ಹೆಚ್ಚಿನ ಅರ್ಥವ್ಯಾಪ್ತಿಯೇನೂ ದೊರೆಯದೆ ಸೀಮಿತ ಅರ್ಥದಲ್ಲಿ ಮಾತ್ರ ಮುಂದುವರೆಯುವಂತಾಯಿತು.

ಪಾಶ್ಚಾತ್ಯ ಮಾರ್ಗದಲ್ಲಿ ಮಾತ್ರ 'ಜನಪದ' ಶಬ್ದ ಕೇವಲ ಶಬ್ದವಲ್ಲ. ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಅರ್ಥಗಳನ್ನು ಕೊಡುವ ಕೆಲಿಂ ಶಬ್ದ ಮಾತ್ರವಲ್ಲ. ಇವುಗಳಾಚಿಗೆ ಒಂದು ಪರಿಭಾಷೆಯಾಗಿ ಅದರಾಚಿಗೆ ಒಂದು ಪರಿಕಲ್ಪನೆಯಾಗಿ ಬೆಳೆದು ಬಂದಿರುವುದನ್ನು ಗಮನಿಸಬಹುದು. ಕನ್ನಡದಲ್ಲಿ ಈಗ ಜಾನಪದ ಅಧ್ಯಯನಗಳ ಸಂದರ್ಭದಲ್ಲಿ ಜನಪದ ಎನ್ನುವ ಪರಿಭಾಷೆ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತದೆ. ಕನ್ನಡಿಗ ಈ ಜನಪದ ಶಬ್ದ ಇಂಗ್ಲಿಷ್ ಭಾಷೆಯ ಈತುಜಾ ಎನ್ನುವ ಶಬ್ದ ಕನ್ನಡ ಅನುವಾದವಾಗಿದೆ. ಇಂಗ್ಲಿಷ್ನ ಈತುಜಾ ಎನ್ನುವ ಶಬ್ದಕ್ಕೆ ಜರ್ಮನ್ ಭಾಷೆಯ 'ಆಚ್ಸಿ ಗಿಟ್ಟಿಜಾ' ಎಂಬ ಶಬ್ದ ಮೂಲ. ಇದನ್ನು ರಮ್ಮೆ ರಾಷ್ಟ್ರೀಯವಾದದ ಪ್ರವರ್ತಕ ಗಾಂಧಿ ಶ್ರೀದೇವನ್ ಹಡ್ಡರ್ 18ನೇ ಶತಮಾನದ ಮಧ್ಯಯುಗದಲ್ಲಿ (1744–1802) ಬಳಸುತ್ತಾನೆ. ಹಡ್ಡರ್ನ ಪ್ರಕಾರ 'ಆಚ್ಸಿ ಗಿಟ್ಟಿಜಾ' ಎಂದರೆ 'ಮಣಿಗೆ ಹತ್ತಿರವಾಗಿ ಬದುಕುವ ಗ್ರಾಮೀಣ ಜನರ ಗುಂಪು'. ಇದನ್ನೇ ಮುಂದೆ ಇಂಗ್ಲೆಂಡಿನ ದಬ್ಲೂಫ್ರಾಜೆ. ಥಾಮ್ಸ್ (1846) ಯಿಜಿ ಈತುಜಾ ಎಂದು ಕರೆದ. ಇವುಗಳ ಪ್ರಭಾವದಿಂದಾಗಿ ಜನಪದ ಎಂಬ ಶಬ್ದವನ್ನು ಬಳಕೆಗೆ ತಂದರು. ಈ ಶಬ್ದ ಬಳಕೆಯ

ಚರಿತ್ರೆಯಲ್ಲಿ ಬಳಸಿದವರು ನೀಡಿದ ಅರ್ಥಗಳನ್ನು ಇಲ್ಲಿ ಗಮನಿಸಬೇಕು. ಈಗಾಗಲೇ ಹೇಳಿದಂತೆ ಜರ್ಮನಿಯ ಹಡ್ರೆರ್ 18ನೇ ಶತಮಾನದ ಮಹ್ಯಭಾಗದಲ್ಲಿ ಜರ್ಮನಿಯೋಳಗೆ ನಡೆದ ‘ಜರ್ಮನಿ ಏಕೀಕರಣ’ದ ಸಲುವಾಗಿ ‘ರಮ್ಮ ರಾಷ್ಟ್ರೀಯವಾದ’ ಎಂಬ ಸಿದ್ಧಾಂತವನ್ನು ಪ್ರತಿಪಾದಿಸಿದ. ಈ ವಾದದಲ್ಲಿ ‘ಯಾವ ಎರಡು ರಾಷ್ಟ್ರಗಳು ಭೌಗೋಳಿಕ ಮತ್ತು ಐತಿಹಾಸಿಕ ಗುಣವೂ ಕೂಡ ಒಂದೇ ಆಗಿರುವುದಿಲ್ಲ.... ಆಯಾ ರಾಷ್ಟ್ರದ ಸಾಂಸ್ಕೃತಿಕ ವೈಶಿಷ್ಟ್ಯ ಆ ದೇಶದ ಜನ ಸಾಮಾನ್ಯರ ಸಾಹಿತ್ಯದಲ್ಲಿ, ಆಚಾರ-ವಿಚಾರಗಳಲ್ಲಿ ವ್ಯಕ್ತವಾಗುತ್ತದೆ. ಇಂಥ ಜನ ಸಾಮಾನ್ಯರನ್ನೇ ಹಡ್ರೆರ್ ‘ಅಭಿ ಗಿಡ್ಜಾ’ ಎಂದು ಕರೆದ. ಇದರ ನಂತರ ಡಬ್ಲೂಜೆ. ಥಾಮ್ಸ್ ಬಳಸಿದ ಶಿಂಜ ಈಟ್ಜಾ ಎಂಬ ಪರ್ಯಾಯ ಶಬ್ದಕ್ಕೆ ಗ್ರಾಮೀಣ ವಲಯಕ್ಕೆ ಸೇರಿದ ಅವಿದ್ಯಾವಂತ, ಅನಕ್ಕರಸ್ಥ, ಕೆಳಸ್ಥರದ ಜನ ಎಂಬರ್ಥವಿದೆ. ಕನ್ನಡದಲ್ಲಿ ಈಟ್ಜಾ ಗೆ ಸಂಪಾದಿಯಾಗಿ ಬಳಕೆಯಾದ ಜನಪದ ಶಬ್ದಕ್ಕೆ ಥಾಮ್ಸ್ ಅವರು ನೀಡಿದ ಅರ್ಥವೇ ಪ್ರಥಾನವಾಗಿತ್ತು. ಹಾಮಾನಾ ಅವರು ವಿವರಿಸಿದಂತೆ ಜನಪದವೆಂದರೆ ಗ್ರಾಮೀಣ ಅನಕ್ಕರಸ್ಥ ಮಣಿಗೆ ಹತ್ತಿರವಾಗಿ, ಪ್ರಕೃತಿಯ ಭಾಗವಾಗಿ ಬದುಕುವ ಜನರ ಗುಂಪು. ಈ ವ್ಯಾಖ್ಯಾನಗಳು 20ನೇ ಶತಮಾನದ ಕೊನೆಯ ಹೊತ್ತಿಗೆ ಈಟ್ಜಾ ಎನ್ನುವ ಈ ಪದ ಅಮೇರಿಕಾದ ವಿದ್ಯಾಂಶರ ದೃಷ್ಟಿಕೋನದಲ್ಲಿ ತನ್ನ ಅರ್ಥ ವ್ಯಾಪ್ತಿಯನ್ನೂ ಬದಲಾಯಿಸಿಕೊಂಡಿರುವುದನ್ನು ಗುರುತಿಸಬಹುದು. ಉದಾ: ಅಲನ್ ಡಂಡ್ಸ್ ಎಂಬ ಅಮೇರಿಕಾದ ಜಾನಪದ ವಿದ್ಯಾಂಶ ಈಟ್ಜಾ ಎಂಬುದಕ್ಕೆ ಕೊಡುವ ಅರ್ಥ ಹೀಗಿದೆ. ‘ಒಂದು ಸಮಾನ ಅಂಶವುಳ್ಳ ಜನರ ಗುಂಪೇ ಜನಪದ. ಆ ಸಮಾನ ಅಂಶ ಭಾಷೆ, ವ್ಯಕ್ತಿ, ಧರ್ಮ ವಯಸ್ಸು ಇವುಗಳಲ್ಲಿ ಯಾವುದಾದರೂ ಒಂದು ಅಥವಾ ಅದಕ್ಕಿಂತ ಹೆಚ್ಚು ಅಂಶಗಳಾಗಿರಬಹುದು’ ಈ ವ್ಯಾಖ್ಯಾನದ ಪರಿಣಾಮವಾಗಿ ಜನಪದ ಎಂದರೆ ಗ್ರಾಮೀಣರು, ಮಣಿಗೆ ಹತ್ತಿರವಾಗಿ ಬದುಕುವ ಅನಕ್ಕರಸ್ಥ ಜನರು ಎಂಬ ಅಭಿಪ್ರಾಯಗಳ ಬದಲಾಗಿ ಆದಿವಾಸಿಗಳು, ನಗರವಾಸಿಗಳು, ಗ್ರಾಮವಾಸಿಗಳು ಎಲ್ಲರೂ ಜನಪದರು ಎಂಬ ಕಲ್ಪನೆ ರೂಪಗೊಂಡಿತು. ಈ ಬದಲಾವಣೆಯ ಪರಿಣಾಮ ನಗರ ಜಾನಪದ, ಕ್ರಾರಿಕಾ ಜಾನಪದ, ವಿದ್ಯಾರ್ಥಿ ಜಾನಪದ ಎಂಬಂತಹ ಚರ್ಚೆಗಳು ಶುರುವಾದವು. ಇಂದಿಗೆ ಮೇಲಿನ ಎಲ್ಲಾ ವ್ಯಾಖ್ಯಾನಗಳೂ ಬಳಕೆಗೊಳ್ಳುತ್ತಿದ್ದು, ಅರ್ಥಗ್ರಹಿಕೆಗೆ ಸಾಕಷ್ಟು ತೊಡಕುಂಟಾಗಿದೆ. ಭೂತ ಮತ್ತು ವರ್ತಮಾನಗಳನ್ನು ಭವಿಷ್ಯದ ದೃಷ್ಟಿಕೋನದ ಹಿನ್ನೆಲೆಯಲ್ಲಿ ನೋಡುವ ಅಮೇರಿಕಾದ ವಿದ್ಯಾಂಶರ ಹೋಸ ಕ್ರಮದಿಂದ ಈ ಕ್ಷೇತ್ರದ ಗೊಂದಲಗಳು ಇನ್ನೂ ಹೆಚ್ಚಾಗಿವೆ. ಹಾಗಾಗಿ ಈ ಬಗ್ಗೆ ನಡೆದ ಚರ್ಚೆಗಳಲ್ಲಿ ದೋರೆಯುವ ಮಾಹಿತಿಗಳಿಂದ “ಜನಪದ ಎಂದರೆ ಹಳ್ಳಿಯ, ಮಣಿನ ಮಕ್ಕಳ ಗುಂಪು; ಪರಂಪರೆಯನ್ನು ಮೌಲ್ಯಾರ್ಥಾರಿತವಾಗಿ ಮುಂದುವರೆಸಿಕೊಂಡು ಬಂದಿರುವ ಗುಂಪು. ಇಂಥ ಗುಂಪುಗಳು ಒಂದಲ್ಲ ಹಲವು” ಎಂಬುದಾಗಿ ಅರ್ಥವ್ಯಾಪ್ತಿಯನ್ನು ಸೀಮಿತಗೊಳಿಸಿಕೊಂಡು ಮುಂದುವರೆಯಬಹುದು.

ಸಂಸ್ಕೃತಿ ಎಂಬ ಜೀವನ ವಿಧಾನ

‘ಸಂಸ್ಕೃತಿ’ ಎಂಬ ಶಬ್ದ ಬಳಕೆಗೆ ಬಂದಿದ್ದು 20ನೇ ಶತಮಾನದಲ್ಲಿ. ಆದರೆ ಇದನ್ನು ಬೇರೆ ಬೇರೆ ಹೆಸರಲ್ಲಿ ಕರೆಯುವ ಪ್ರಯತ್ನ ಆದಿಯಿಂದಲೂ ಚಾಲ್ತಿಯಲ್ಲಿತ್ತು. ಕನಾಕಟಕದ ಮಣಿಗೆ ಹೇಳುವುದಾದರೆ ಕಳೆದ 85 ವರ್ಷಗಳ ಹಿಂದೆ ಸಂಸ್ಕೃತಿ ಎಂಬ ಶಬ್ದದ ಬಳಕೆ ಇರಲಿಲ್ಲ. ಬದಲಿಗೆ ಸಂಸ್ಕಾರ, ಸದಾಚಾರ, ಸೌಜನ್ಯ, ಸಾಂಪ್ರದಾಯಿಕತೆ, ಮಯಾದ ಎಂಬ ಪದಗಳು ಬಳಕೆಯಲ್ಲಿದ್ದವು. ಇವುಗಳನ್ನೇ ಮುಂದೆ ಸಂಸ್ಕೃತಿ ಎಂಬ ಪರಿಕಲ್ಪನೆ ಒಳಗೊಳ್ಳುತ್ತಾ ಸಾಗಿದೆ. ಹಾಗಾಗಿ ಸಂಸ್ಕೃತಿ ಶಬ್ದ ತನ್ನ ಅರ್ಥ ಸಾಧ್ಯತೆಗಳನ್ನು ವಿಸ್ತರಿಸಿಕೊಂಡು ಇಂದು ಯಾವ ಅರ್ಥದಲ್ಲಿ ಬಳಕೆಗೊಳ್ಳುತ್ತಿದೆ ಎಂಬುದನ್ನು

ಮುಂದಿನಂತೆ ಸ್ಕೂಲವಾಗಿ ವಿವೇಚಿಸಬಹುದು; ಈಗಾಗಲೇ ಹೇಳಿದಂತೆ ಸಂಸ್ಕೃತಿ ಎಂದರೆ ಬಹಳಷ್ಟು ವರ್ಣಗಳ ಕಾಲ ಮನುಷ್ಯನ ಮನಸ್ಸಿನ ಪರಿಪಕ್ಷತೆಯ ಸ್ಥಿತಿಯನ್ನು ಸೂಚಿಸುವ ಪರಿಕಲ್ಪನೆಯಾಗಿತ್ತು. ಅದರಲ್ಲಿ ಈ ಮನಸ್ಸಿತಿಗೆ ಹಾಗೂ ಸಾಮಾಜಿಕ ಏಣಿ-ಶ್ರೇಣಿ ವ್ಯವಸ್ಥೆಗೂ ನಿಕಟ ಸಂಬಂಧವಿದೆ ಎಂಬಂತೆ ಬಿಂಬಿಸಲಾಗಿತ್ತು. ಅಂದರೆ ಮೇಲ್ವಿಚ್‌ಗಳ ಜನರ ಮನಸಲ್ಲಿ ಮಾತ್ರ ಪರಿಪಕ್ಷತೆ ಇರುತ್ತೇ ಎಂಬ ಭಾವನೆ ಅಡಲವಾಗಿ ಬೇರೂರಿತ್ತು. ಇದರ ನಂತರ ಪ್ರಕೃತಿಯ ಸಾಮಾನ್ಯ ಸ್ಥಿತಿಯಿಂದ ಉನ್ನತ ಸ್ಥಿತಿಗೆ ತಲುಪಿದ ಭೌತಿಕ-ಭೌದ್ದಿಕ ಸಂಗತಿಗಳೆಲ್ಲವೂ ಸಂಸ್ಕೃತಿ ಎಂಬ ಹೊಸ ವ್ಯಾಖ್ಯಾನ ಕಾಲಿಸಿಕೊಳ್ಳುತ್ತದೆ. ಈ ವ್ಯಾಖ್ಯಾನಕಾರರು ಹೇಳುವಂತೆ ಕಾಡಿನಲ್ಲಿರುವ ಕಲ್ಲು ಪ್ರಕೃತಿ; ಆ ಕಲ್ಲು ಶಿಲ್ಪಿಯ ಕೈಯಿಂದ ಪೆಟ್ಟಿ ತಿಂದು ಮೂರಿ ರೂಪ ಪಡೆದಾಗ ಅದು ಸಂಸ್ಕೃತಿ ಹಾಗೆಯೇ ಮನುಷ್ಯನ ಬರೀ ಮಾತ್ರ ಪ್ರಕೃತಿ; ಸಂಗೀತದಿಂದ ಕೂಡಿದ ಹಾಡು ಸಂಸ್ಕೃತಿ. ಇದರ ನಂತರದ ಸಂಸ್ಕೃತಿ ಅಧ್ಯಯನಗಳಲ್ಲಿ ಪ್ರಥಾನ ಪಾತ್ರ ವಹಿಸಿದ್ದು ಮಾನವಶಾಸ್ತ್ರದ ಹಿನ್ನೆಲೆಯ ಚಿಂತನೆಗಳು. ಈ ಚಿಂತನೆಗಳು ‘ಮನುಷ್ಯನು ಪರಂಪರೆಯಿಂದ ಪಡೆದ ಬದುಕಿನ ಮೌಲ್ಯಗಳ ಮೊತ್ತ’ ‘ಮನುಷ್ಯನ ಜೀವನ ವಿಧಾನವೇ ಸಂಸ್ಕೃತಿ’ ಎನ್ನುವ ವ್ಯಾಖ್ಯಾನಗಳನ್ನು ನೀಡಿದವು. ಇಂಥ ಪ್ರಯತ್ನಗಳ ಫಲವಾಗಿ ಸಂಸ್ಕೃತಿ ಪರಿಕಲ್ಪನೆ ತನ್ನ ಅರ್ಥ ಸಾಧ್ಯತೆಗಳನ್ನು ವಿಸ್ತರಿಸಿಕೊಂಡಿತು. ಇಲ್ಲಿನ ‘ಜೀವನ ವಿಧಾನವೇ ಸಂಸ್ಕೃತಿ’ ಎನ್ನುವುದನ್ನು ಒಪ್ಪುವುದಾದರೆ; ಪ್ರತಿಯೊಂದು ವ್ಯಕ್ತಿ, ಸಮೂಹ, ಕುಟುಂಬ, ಜಾತಿ, ಜನಾಂಗಗಳಿಗೆ ತನ್ನದೇ ಆದ ಜೀವನ ಕ್ರಮವಿರುತ್ತದೆ ಎಂಬುದನ್ನು ಒಷ್ಣೆಕೊಳ್ಳಬೇಕಾಗುತ್ತದೆ. ಜೀವನ ಕ್ರಮ ಎಂದರೆ ಬದುಕಿನ ಧರ್ಮ, ಆರ್ಥಿಕತೆ, ವ್ಯಕ್ತಿಗಳು, ರೀತಿ-ನೀತಿಗಳು, ನಂಬಿಕೆ-ಸಾಂಪ್ರದಾಯ-ಆಚರಣೆಗಳು, ಆಹಾರ ಪಾನಿಯಾಗಳು, ಸಾಹಿತ್ಯದಿ ಕಲೆಗಳು ಇವುಗಳಿಗೆ ಪೂರಕವಾದ ಭೌತಿಕ ವಸ್ತುಗಳು, ಬೌದ್ಧಿಕ ಚಿಂತನೆಗಳು ಇವೆಲ್ಲವೂ ಸಂಸ್ಕೃತಿ ಎಂಬ ಪರಿಕಲ್ಪನೆಯೋಳಗೆ ಸೇರುತ್ತವೆ.

ಇಲ್ಲಿಯವರೆಗೂ ಕನ್ನಡ, ಜನಪದ, ಸಂಸ್ಕೃತಿ ಎಂಬ ಪರಿಕಲ್ಪನೆಗಳ ಬಗ್ಗೆ ಈವರೆಗೂ ದೀರ್ಘವಾದ ಚರ್ಚೆಗಳು ನಡೆದಿದ್ದು ಅದರ ಆಧಾರದ ಮೇಲೆ ಇವುಗಳ ಅರ್ಥವ್ಯಾಪ್ತಿಯನ್ನು ಹಿಂಗೆ ಸಂಕ್ಷೇಪಿಸಬಹುದು:

“ಕನ್ನಡ ಎಂದರೆ ಭಾಷೆ/ಪ್ರದೇಶಕ್ಕಿರುವ ಹೆಸರು ಮಾತ್ರವಲ್ಲ. ಬದಲಿಗೆ ಒಂದು ಪಾರಂಪರಿಕ ಕುಲ, ಒಂದು ಗುಣ ಒಂದು ಮನೋಧರ್ಮ, ಒಂದು ಮನಸ್ಸು, ಒಂದು ಪ್ರಜ್ಞೆ, ಇಂಥ ಪ್ರಜ್ಞೆಯಿಂದ ಗ್ರಾಮೀಣ ಅಕ್ಷರಸ್ತರಲ್ಲದ, ದುಡಿಯುವ ಜನರ ಗುಂಪಿನ ಅಧವಾ ಗುಂಪುಗಳ ಜೀವನ ವಿಧಾನವೇ ಕನ್ನಡ ಜನಪದ ಸಂಸ್ಕೃತಿ”.

ಈ ಬರಹದ ಹಿಂದಿನ ಒತ್ತಾಸೆಗಳು

‘ಕನ್ನಡ ಜನಪದ ಸಂಸ್ಕೃತಿ’ ಎನ್ನುವ ಹೆಸರಲ್ಲಿ ರೂಪ ಪಡೆಯುತ್ತಿರುವ ಈ ಬರಹಕ್ಕೆ ಕೆಲವು ನಿರ್ದಿಷ್ಟ ಒತ್ತಾಸೆಗಳಿವೆ. ಕನ್ನಡ ಜನಪದ ಸಮಾಜಗಳಲ್ಲಿ ಆಧುನಿಕ ವಿದ್ಯಾಮಾನಗಳಿಂದ ಉಂಟಾಗಿರುವ ಮಹತ್ತರ ಬದಲಾವಣೆಗಳಿಂದಾಗಿ ಬದುಕಿನ ಮೌಲ್ಯಗಳಲ್ಲಿ ಸಾಕಷ್ಟು ಏರು-ಪೇರಾಗಿದೆ. ನಮ್ಮ ಪಾರಂಪರಿಕ ತಿಳುವಳಿಕೆಯ ಸಂಗತಿಗಳಿಗೂ ಹೊಸಕಾಲದ ಸಂಗತಿಗಳಿಗೂ ಹೊಂದಾಣಿಕೆ ಆಗುತ್ತಿಲ್ಲ. ಈ ಕಾರಣದಿಂದ ಪರಂಪರೆಗೂ-ಆಧುನಿಕತೆಗೂ ಸಾಕಷ್ಟು ಸಂಘರ್ಷಗಳು ನಡೆದು ಆಧುನಿಕ ಮೌಲ್ಯಗಳು ವಿಜೃಂಬಿಸುತ್ತಿವೆ. ಪರಿಜಾಮ ಸಮಾಜ ತೀವ್ರತೆರವಾದ ತಲ್ಲಣಗಳಿಗೆ ಒಳಗಾಗಿದೆ. ಇಂಥ ಮುಖ್ಯ ಕಾರಣದಿಂದಾಗಿ ಕನ್ನಡ ಜನಪದ ಸಂಸ್ಕೃತಿಯನ್ನು ತೋರಿಸಿ ಮರು ಕಟ್ಟಬೇಕಾಗಿದೆ. ಈ ಹಿನ್ನೆಲೆಯೋಳಗೆ ಪ್ರಸ್ತುತ ರೀತಿಯ ಶೋಧನೆಗೆ ಒತ್ತಾಯಿಸುವ ಸಂದರ್ಭಗಳಲ್ಲಿ ಕೆಲವು ಪ್ರಮುಖವಾದವುಗಳನ್ನು ಈ ಮುಂದಿನಂತೆ ಗುರುತಿಸಬಹುದಾಗಿದೆ.

ಅ. ಧರ್ಮಗಳು ಒಡ್ಡಿರುವ ಅಪಾಯ

ಸಮಕಾಲೀನ ಸಮಾಜದ ಹಲವಾರು ಆತಂಕ ಹಾಗೂ ಸಮಸ್ಯೆಗಳಿಗೆ ಧರ್ಮಗಳು ಬಹುಮುಖ್ಯ ಕಾರಣವಾಗಿವೆ. ಬರಹ ಹಾಗೂ ಉನ್ನತ ವರ್ಗಗಳಿಗೆ ಸೇರಿದ ಪ್ರಥಾನ ಧಾರೆಯ ಧರ್ಮಗಳು ಪಾರಂಪರಿಕವಾಗಿ ಬೆಳೆದು ಬಂದ ದುಡಿಮೆಯ ಆಧರಿತ ಸೇವಾ ವೃತ್ತಿಗಳನ್ನು ಮೂಲೆ ಗುಂಪಾಗಿಸಿವೆ. ಅಷ್ಟೇ ಅಲ್ಲದೆ ಸಮಾಜದ ಶ್ರೇಣೀಕರಣ ವ್ಯವಸ್ಥೆಯನ್ನು ಸಮರ್ಥಿಸುವ ಮೂಲಕ ಸಮಾಜದ ಸಮುದಾಯಗಳಲ್ಲಿ ಮತ್ತಿರು ಮತ್ತು ಹೆಚ್ಚಿಸಿದೆ. ಹೀಗಾಗಿಯೇ ಪ್ರಸ್ತುತ ಕಾಲದಲ್ಲಿ ಹಿಂದೆಂದೂ ಕಾಣದಂತಹ ಕೋಮುಗಲಭೇಗಳು ಮತ್ತು ಹಿಂಸಾಚಾರಗಳು ತಲೆ ಎತ್ತಿ ನಿಂತಿವೆ. ಚಲನಶೀಲತೆಯಲ್ಲಿ ಈ ಕರ್ಮಕರ ಧರ್ಮಗಳಲ್ಲಿ ಯಾವುದೇ ರೀತಿಯ ಪರಿವರ್ತನೆಯ ಮನಸ್ಸಿಲ್ಲ. ಇಂಥ ಸ್ಥಿರ ಮನೋಭಾವ ತನ್ನ ಶಕ್ತಿ-ಸಾಮಧ್ಯ ಹಾಗೂ ಅನುಯಾಯಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ದಿಕ್ಕಿನತ್ತ ಹೆಚ್ಚು ಒಲವು ತೋರುತ್ತಿದೆ. ಆ ಮೂಲಕ ಸಮಾಜದ ಶಾಂತಿಗಾಗಿ ದುಡಿಯಬೇಕಿದ್ದ ಧರ್ಮಗಳು ಅಶಾಂತಿಯನ್ನು ಸೃಷ್ಟಿಸುವ ಶಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿವೆ. ಇಂಥ ಸಂದರ್ಭದಲ್ಲಿ ಮಾನವ ಸಮಾಜ ಶಾಂತಿಗಾಗಿ ಆತೋರೆಯುತ್ತಿದೆ. ಇವರಿಗೆ ಶಾಂತಿ ಸಿಗುವುದಾದರೂ ಎಲ್ಲಿಂದ? ಅದು ನಮ್ಮ ಪಾರಂಪರಿಕವಾದ ಚಲನಶೀಲ ಜನಪದ ಸಂಸ್ಕೃತಿಯೊಳಗಿನ ಧರ್ಮಗಳಿಂದ ಮಾತ್ರ ಸಾಧ್ಯವೇಂಬುದರಲ್ಲಿ ಯಾವುದೇ ಅನುಮಾನಗಳು ಉಳಿದಿಲ್ಲ.

ಆ. ಹೆಚ್ಚಿತ್ತರುವ ಸ್ವಜನ ಪಕ್ಷಪಾತ

ಮಾನವ ಸಮಾಜದ ಅತ್ಯಂತ ಶಕ್ತಿಶಾಲೀ ಸಂಗತಿ ಜಾತಿ, ಜಾತಿ ಇರುವುದೇ ಇನ್ನೊಂದು ಜಾತಿಯ ಜನರಿಗೆ ಹಿಂಸೆಕೊಟ್ಟು ಹಿಂದೆ ತಜ್ಞವುದಕ್ಕಾಗಿ ಎಂಬ ವಾತಾವರಣವನ್ನು ನಾವು ಇಂದು ಕಾಣುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಮನುಷ್ಯ ಪ್ರತೀ ಹಂತದ ಬೆಳವಣಿಗೆಗೆ ಜಾತಿ ಮೆಟ್ಟಿಲಾಗಿ ಕಾರ್ಯನಿರ್ವಹಿಸುತ್ತಿದೆ. ಇಂಥ ಜಾತಿ, ಜಾತಿಯೊಳಗಿನ ಉಪಜಾತಿಗಳ ಕಾರಣಗಳಿಂದಾಗಿ ಹಾಗೂ ಮನುಷ್ಯನಲ್ಲಿ ಮೂಡುತ್ತಿರುವ ಸ್ವಾರ್ಥಪರತೆಯಿಂದಾಗಿ ಸ್ವಜನ ಪಕ್ಷಪಾತವೆಂಬ ದೊಡ್ಡ ಸಮಸ್ಯೆ ನಮ್ಮ ಸಮಕಾಲೀನ ಬದುಕನ್ನು ಕಾಡಿಸುತ್ತಿದೆ. ಬ್ರಿಷ್ಪಾಜಾರದಂತಹ ಪೆಡಂಭಾತ ಶಕ್ತಿಶಾಲಿಯಾಗಿ ತಲೆಎತ್ತಿ ನಿಲ್ಲುವುದಕ್ಕೂ ಇದೇ ಸ್ವಜನ ಪಕ್ಷಪಾತ ಪ್ರಮುಖ ಕಾರಣವಾಗಿದೆ. ‘ಯಾರು ಏನಾದರೆ ಏನು? ಹೇಗಿದ್ದರೇನು? ನಾನು ನಮ್ಮವರು ಚನ್ನಾಗಿದ್ದರೆ ಸಾಕು’ ಎನ್ನುವ ಭಾವನೆ ಇಂದಿನ ದಿವ್ಯ ಮಂತ್ರವಾಗಿದೆ. ಸಮೂಹದ ಹಿತಾಸಕ್ತಿ ಮಾಯವಾಗಿ ವ್ಯಕ್ತಿ ಹಿತಾಸಕ್ತಿ ಪ್ರಥಾನವಾಗಿ ವಿಜ್ಞಂಬಿಸುತ್ತಿದೆ. ಈ ಕಾರಣದಿಂದಾಗಿ ಇಡೀ ಸಾಮಾಜಿಕ ವ್ಯವಸ್ಥೆ ದ್ವೇಷ-ಅಸೂಯೆ, ಅನಾಯ-ಅನಾಜಾರಗಳ ದಳ್ಳುರಿಯಲ್ಲಿ ಬೇಯುತ್ತಿದೆ. ಇದಕ್ಕೆ ಪರಿಹಾರ ಜನರಲ್ಲಿ ಸಮೂಹ ಪ್ರಜ್ಞ ಜಾಗೃತಗೊಳಳಬೇಕಿದೆ. ಪರರ ಹಿತದಲ್ಲಿ ತನ್ನ ಹಿತವನ್ನು ಕಾಣುವ ದೊಡ್ಡ ಮನಸ್ಸು ಮನುಷ್ಯನಲ್ಲಿ ಬರಬೇಕಿದೆ. ಇದಕ್ಕಿರುವ ಪರಿಹಾರ ತನ್ನ ಪೂರ್ವಿಕರ ಆದರ್ಶ ಬದುಕನ್ನು ಒಮ್ಮೆ ಹೊರಳಿ ನೋಡುವುದೇ ಆಗಿದೆ.

ಇ. ಮಾನವ ಸಂಬಂಧಗಳಲ್ಲಿ ಸಡಿಲತೆ

ಪ್ರಸ್ತುತ ಸಮಾಜ ಪರಸ್ಪರ ವೃತ್ತಿಗಳ ನಡುವೆ ಇರಬೇಕಾದ ವೃತ್ತಿಗೌರವ ಹಾಗೂ ಬಂಧುತ್ವದ ಸಾಜಾತನದ ಹೊರತೆಯನ್ನು ಎದುರಿಸುತ್ತಿದೆ. ಪತಿ-ಪತ್ನಿಯರ ಸಾಂಸಾರಿಕ ಸಂಬಂಧಗಳಿಂದ ಹಿಡಿದು ಕೊಟುಂಬಿಕ ಹಾಗೂ ಸಮಾಜದ ಪ್ರತಿಯೊಂದು ಹಂತದಲ್ಲಿ ಮಾನವೀಯ ಸಂಬಂಧಗಳಲ್ಲಿ ಸಡಿಲತೆ ಕಂಡುಬರುತ್ತಿದೆ. ಈ ಸ್ಥಿತಿ ಯಾವುದೇ ಒಂದು ಪ್ರದೇಶ, ಸಮುದಾಯ, ಜಾತಿ-ಜನಾಂಗಕ್ಕೆ ಸೀಮಿತವಾದ ಸಮಸ್ಯೆಯಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಈ ಸಮಸ್ಯೆಯಿಂದ್ದ ಪ್ರಮಾಣ

ಮತ್ತು ಸ್ವರೂಪಗಳಲ್ಲಿ ಅಲ್ಪ-ಸ್ವಲ್ಪ ವೈಶಾಸಿದೆ ಅಷ್ಟೇ ಮಾನವ ಜೀವಿಗಳ ನಡುವೆ ಬದುಕಿನ ಅನಿವಾರ್ಯತೆಯ ಭಾಗವಾಗಿದ್ದ ಸಂಬಂಧಗಳು ಬೆಸೆದುಕೊಳ್ಳುತ್ತಿರುವುದು ಸಂಬಂಧ ಬೆಳೆಸುವ ವ್ಯಕ್ತಿಯ ಲಾಭ-ನಷ್ಟಗಳನ್ನು ಆಧರಿಸಿದೆ. ರಕ್ತ ಸಂಬಂಧ, ಕುಟುಂಬ, ಸಂಸಾರ, ಸ್ನೇಹ, ಶ್ರೀತಿ-ಪ್ರೇಮ ಮತ್ತಿತರ ಮೌಲ್ಯಗಳು ಇಂದಿಗೆ ಹುಸಿ ಮೌಲ್ಯಗಳು ಎಂಬಂತೆ ಬಿಂಬಿತಗೊಳ್ಳುತ್ತವೆ. ಇವೆಲ್ಲ ಕಾರಣಗಳಿಂದಾಗಿ ಮನುಷ್ಯ ಸಂಬಂಧಗಳ ಬೆಸುಗೆಯಿಂದ ಸಿಗುವ ಸುಖ-ಸಂತೋಷಗಳು ಮಾಯವಾಗಿ ದುಃಖ ದುಮ್ಮಾನಗಳೇ ಹೆಚ್ಚಾಗಿವೆ. ಇಂಥ ಸ್ಥಿತಿಯಿಂದ ಮನುಷ್ಯ ಪಾರಾಗದ ಹೊರತು, ಅನ್ಯ ಮಾರ್ಗವಿಲ್ಲ. ಮನುಷ್ಯನ ಸುಖದ ಮೂಲವೇ ಬಂಧುತ್ವದ ಬಂಧ. ಇದನ್ನು ಆಧನಿಕ ಮನುಷ್ಯ ಅರ್ಥವಾಡಿಕೊಳ್ಳಬೇಕಿದೆ. ಇದಕ್ಕಿರುವ ದಾರಿ ತನ್ನ ಪೂರ್ವ ಪರಂಪರೆಯ ಸಂಬಂಧಗಳ ಸ್ವರೂಪದ ಗುಟ್ಟಮ್ಮು ಅರಿಯಬೇಕಾಗಿರುವುದಾಗಿದೆ.

ಶ. ಶ್ರಮದಿಂದ ದೂರ

ಇಂದು ನಮ್ಮ ಅಭಿವೃದ್ಧಿಗೆ ಬೇಕಿರುವ ಸಂಪನ್ಮೂಲಗಳಲ್ಲಿ ನೈಸಿಗಿಕ ಸಂಪನ್ಮೂಲಗಳಷ್ಟೇ ಮುಖ್ಯವಾದುದು ಮಾನವ ಸಂಪನ್ಮೂಲ ಮಾನವ ತನಗಿರುವ ಬೌದ್ಧಿಕ ಹಾಗೂ ಭೌತಿಕ ಶಕ್ತಿ ಮತ್ತು ಚರ್ಚರತೆಗಳನ್ನು ಬಳಸಿದರೆ ಮಾತ್ರ ಅದು ಮಾನವ ಸಂಪನ್ಮೂಲವಾಗಿ ಪರಿವರ್ತಿತಗೊಳ್ಳುತ್ತದೆ. ಇದನ್ನರಿತೇ ಆದಿಮಾನವನಕಾಲದಿಂದಲೂ ಮನುಷ್ಯ ತನ್ನ ದೇಹ ಶ್ರಮವನ್ನು ಬಳಸಿ ಅಭಿವೃದ್ಧಿ ಮತ್ತು ಆರೋಗ್ಯವನ್ನು ಸಂಪಾದಿಸಿದ್ದು. ಆದ ಕಾರಣದಿಂದಲೇ ದೃಷ್ಟಿಕವಾಗಿ ಶಕ್ತಿಶಾಲಿಯಾಗಿ ದುಡಿಯುವ ವ್ಯಕ್ತಿಗೆ ಅವರ ಸಮಾಜದಲ್ಲಿ ಸಾಕಷ್ಟು ಗೌರವ, ಸ್ಥಾನ-ಮಾನಗಳು ದೊರಕುತ್ತಿದ್ದವು. ಅಂದರೆ ಮನುಷ್ಯ ತನಗಿರುವ ದುಡಿಯುವ ಸಾಮಧ್ಯದ ಮೇಲೆ ತನ್ನ ಮೌಲ್ಯವನ್ನು ಪಡೆಯುತ್ತಿದ್ದು. ಆದರೆ ಪ್ರಸ್ತುತ ಸಮಾಜದಲ್ಲಿ ಶ್ರಮ ಯಾರಿಗೂ ಬೇಡವಾಗಿದೆ. ಮೈಮುರಿದು ಶ್ರಮಪಡುವುದೆಂದರೆ ಅದೊಂದು ರೀತಿಯ ಶಿಕ್ಷೆ ಎನ್ನುವ ಭಾವನೆ ಬೆಳೆದಿದೆ. ಶ್ರಮವಿಲ್ಲದ ಬದುಕನ್ನು ಕಟ್ಟಿಕೊಳ್ಳುವುದೇ ಈ ಹೊತ್ತಿನ ಬಹುದೊಡ್ಡ ಆದಶವಾಗಿದೆ. ಆದ್ದರಿಂದಾಗಿಯೇ ಹಳ್ಳಿಯಲ್ಲಿ ರೈತ ತನ್ನ ಮಗ/ಮಗಳು ಸರಿಯಾಗಿ ಶಾಲೆಗೆ ಹೋಗುತ್ತಿಲ್ಲ: ನಿಷ್ಪೇರಿಂದ ಓದುತ್ತಿಲ್ಲ ಎನಿಸಿದರೆ ನಿನಗೆ ನೇಗಿಲೇ/ಕುಜಿಗೆಯೇ ಗತಿ ಎಂಬುದಾಗಿ ಹೆಚ್ಚಿಸುವಂತಾಗಿದೆ. ಅಂದರೆ ಶಾಲಾಶಿಕ್ಷಣ ನಮ್ಮ ಶ್ರಮವಿಲ್ಲದ ಬದುಕನ್ನು ಪಡೆಯುವ ಒಂದು ಮಾರ್ಗ ಎಂಬಂತಾಗಿದೆ. ಇಂಥ ಆಲೋಚನೆ ಹಾಗೂ ಚಿಂತನೆಗಳ ಫಲವಾಗಿ ನಮ್ಮ ಸಮಾಜದ ಶ್ರಮಾಧಾರಿತ ವೃತ್ತಿಗಳಿಲ್ಲವೂ ಕಿಮ್ಮತನ್ನು ಕಳೆದುಕೊಂಡು ಯಾರಿಗೂ ಬೇಡವಾದ ಕ್ಷೇತ್ರಗಳಾಗಿವೆ. ಇದರಿಂದಾಗಿ ಕೃಷಿ, ಪಶುಪಾಲನೆ, ಕರಕುಶಲ ಕಲೆಗಳು ಇವೇ ಮೊದಲಾದ ವೃತ್ತಿಗಳಿಂದ ನಾವು ನಿರಾಯಾಸವಾಗಿ ಪಡೆಯುತ್ತಿದ್ದ ಸಾಮಗ್ರಿಗಳನ್ನು ಇಂದು ಹೊರ ದೇಶಗಳಿಂದ ಕಷ್ಟಪಟ್ಟಿ ಆಮದು ಮಾಡಿಕೊಳ್ಳುವಂತಹ ಶಿಕ್ಷಿತಗಳಾಗಿವೆ. ದೇಹ ಶ್ರಮ ಮನುಷ್ಯನ ಮೂಲಭೂತ ಅಗತ್ಯಗಳನ್ನು ಮೂರ್ಖಸುವುದು ಮಾತ್ರವಲ್ಲದೆ ಪರೋಕ್ಷವಾಗಿ ಮನುಷ್ಯನ ಆರೋಗ್ಯಕ್ಕೂ ಕಾರಣವಾಗಿದ್ದವು. ಈ ಸಂಗತಿ ಇಂದಿಗೆ ಸಂಪೂರ್ಣ ವಿಸ್ತೃತಿಗೆ ಬಳಗಾಗಿ ಮಾನವ ಸಂಪನ್ಮೂಲ ವೈಧರವಾಗುತ್ತಿದೆ. ಜಗತ್ತಿನ ಹಲವಾರು ದೇಶಗಳು ಶ್ರಮಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲದ ಕೊರತೆಯನ್ನು ಎದುರಿಸುತ್ತಿವೆ. ಇದರಿಂದಾಗಿಯೇ ಉತ್ಪಾದನೆಗಳ ಕೊರತೆ ಮತ್ತು ಆರೋಗ್ಯದ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ವಿಷಯದಲ್ಲಿ ನಮ್ಮಿಂಥ ದೇಶಗಳದ್ದು ಮತ್ತೊಂದು ರೀತಿಯ ಸಮಸ್ಯೆ ಮಾನವ ಸಂಪನ್ಮೂಲ ಸಾಕಷ್ಟು ಪ್ರಮಾಣದಲ್ಲಿದ್ದಾಗ್ನೂ ಅದು ಸಾಧ್ಯವಿರೋಗವಾಗಿದೆ ಸಮಸ್ಯೆಗಳಿಗೆ ಮೂಲವಾಗಿದೆ. ಇಂಥ ಶಿಕ್ಷಿತರನ್ನು ಆಜುವ ಸರ್ಕಾರಗಳು ಇನ್ನಷ್ಟು ಗಟ್ಟಿಗೊಳಿಸುತ್ತಿರುವುದು ನಮ್ಮ ದೊಡ್ಡ ದುರಂತ. ಶಿಕ್ಷಣ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಿತ್ತು.

ಆದರೆ ಅದಕ್ಕೆ ತದ್ದಿರುಧವಾಗಿ ದೇಹ ಶ್ರಮವಿಲ್ಲದ ಉದ್ಯೋಗ ಗಳಿಕೆಯ ಮಾರ್ಗವಾಗಿ ರೂಪುಗೊಂಡಿರುವುದು ಅತ್ಯಂತ ಅಪಾಯಕಾರಿಯಾದುದಾಗಿದೆ. ಈ ವಿಷಯದಲ್ಲಿ ದೇಹ ಶ್ರಮದ ಪ್ರಾಮಣಿಕೆಯನ್ನು ಅರ್ಥಮಾಡಿಕೊಂಡು ಇಂದಿನ ಯುವ ಶಕ್ತಿಯನ್ನು ಈ ದಿಕ್ಕಿನ ಬದುಕಿಗೆ ಸೆಳೆಯಬೇಕಿದೆ.

೭. ಭೌತಿಕ ಸಂಪತ್ತಿನ ವ್ಯಾಪೋಹ

ಪ್ರಸ್ತುತ ನಮ್ಮ ಸಮಕಾಲೀನ ಸಮಾಜದ ಪ್ರತಿಯೇಬ್ಬ ಪ್ರಜೆಯ ಕಣ್ಣದುರಿಗೆ ಕಾಣುತ್ತಿರುವ ಒಮ್ಮೆಂದ್ರಿಯ ಅದರ್ಶವೆಂದರೆ ಅದು ಒಂದೇ; ಹಣ-ಆಸ್ತಿಗಳ ಸಂಪಾದನೆ. ಹಣ-ಆಸ್ತಿಗಳಿಂದ ಶಕ್ತಿಶಾಲಿಯಾದವರಿಗೆ ಸಮಾಜದಲ್ಲಿ ಗೌರವ ಸ್ಥಾನಮಾನಗಳು ಹೆಚ್ಚಾಗುತ್ತಿವೆ. ಹಾಗಾಗಿ ಸಂಪತ್ತನ್ನು ಹೆಚ್ಚಿಕೆರಿಸುವ ಮಾನವನ ಪ್ರಯತ್ನಗಳು ಹೊಡಿ ಜಾಸ್ತಿಯಾಗಿವೆ. ಗಳಿಕೆ ಮುಖ್ಯವಾಗಿ ಗಳಿಕೆಯ ಮಾರ್ಗಗಳು ಯಾವುದಾದರೇನು? ಎನ್ನುವ ಸ್ಥಿತಿ ನಿರಾಳಿವಾಗಿದೆ. ಇಂಥ ಪ್ರಯತ್ನಗಳ ದುರಂತವೆಂದರೆ ಗಳಿಸುವ ಪ್ರಯತ್ನಗಳಲ್ಲಿ ಮನುಷ್ಯನ ಕನಿಷ್ಠ ಅಗತ್ಯಗಳನ್ನು ಲೇಕ್ಕಿಸದೆ ದುರುಪ ವರ್ಗಗಳಿಂದ ಬದುಕುವ ಹಕ್ಕುಗಳನ್ನು ಕಿರುಕೊಳ್ಳಲಾಗುತ್ತಿದೆ. ಬಡತನ ಕುಟುಂಬದ ಗರತಿಯ ಕೊರಳೆನ ತಾಳಿಯನ್ನೆ ಕಿರುಕೊಂಡು ಶ್ರೀಮಂತರ ಮಹಿಳೆಯ ಕೊರಳೆಗೆ ಶೃಂಗಾರದ ಪದಕ ಮಾಡಿಸಿಕೊಳ್ಳುವಂತಹ ಸ್ಥಿತಿ. ಇದರಿಂದಾಗಿಯೇ ಸಮಾಜದಲ್ಲಿ ಸಾಮಾಜಿಕ-ಆರ್ಥಿಕ ವ್ಯವಸ್ಥೆಗಳಲ್ಲಿ ತೀವ್ರತರವಾದ ಅಸಮಾನತೆ ಮನೆಮಾಡಿದೆ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ಇಂದಿನ ಜನರಿಗೆ ಭೌತಿಕ ಆಸ್ತಿ ಗಳಿಕೆಯ ಮೇಲೆ ಇದ್ದಷ್ಟು ವ್ಯಾಪೋಹ ಬೋಧಿಕ ಸಂಪತ್ತನ್ನು, ಆಂತರಿಕ ಅಂತರಃಕ್ಷಣೆಯನ್ನು ಗಳಿಸುವಲ್ಲಿ ಇಲ್ಲವೇ ಇಲ್ಲ. ಇದರ ದುಷ್ಪರಿಣಾಮಗಳನ್ನು ನಾವೆಲ್ಲ ಇಂದು ಅನುಭವಿಸುತ್ತಿದ್ದೇವೆ. ಇಂಥ ಸ್ಥಿತಿಯಿಂದ ಮನುಷ್ಯ ಪಾರಾಗಬೇಕಾದ ಅನಿವಾರ್ಯತೆ ಖಂಡಿತಾ ಇದ್ದು, ಅದು ಸಾಧ್ಯವಾಗಬೇಕಿದೆ.

ಮೇಲೆ ವಿವರಿಸಲಾದ ಮೌಲ್ಯಗಳಲ್ಲದ ಇನ್ನೂ ಅನೇಕ ಮೌಲ್ಯಗಳು ಈ ನೆಲದ ಜಾಯಮಾನಕ್ಕೆ ತದ್ದಿರುಧವಾದವುಗಳಾಗಿವೆ. ಹಾಗಾಗಿಯೇ ಆಧುನಿಕ ಸಮಾಜದ ಸಂದರ್ಭದೊಳಗೆ ಸಮಾಜದಲ್ಲಿ ಅಭಿವೃದ್ಧಿಯ ಹೆಸರಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇಂದಿನ ತವಕ ತಲ್ಲಿಗಳಿಗೆ ಕಾರಣವಾಗುತ್ತಿವೆ. ಈ ನೆಲದ ಕೆಲವು ಜನರಿಗಾದರೂ ನಮ್ಮ ಜಾಯಮಾನದ ಹಾದಿಯನ್ನು ಬಿಟ್ಟು ನಮ್ಮದಲ್ಲದ ದಾರಿಯಲ್ಲಿ ನಡೆಯಲಾರಂಬಿಸಿದ್ದೇವೆ ಎಂಬ ಅರಿವು ಮೂಡಿ ಆಶಂಕವನ್ನು ಸೃಷ್ಟಿಸಿದೆ. ಈ ಆಶಂಕ ನಮ್ಮ ಸಮುದಾಯಗಳು ನಡೆದು ಬಂದ ದಾರಿಗಳನ್ನು ಒಮ್ಮೆ ಹಿಂದುರಿಗಿ ನೋಡುವ ಒತ್ತಡವನ್ನು ಉಂಟುಮಾಡಿವೆ. ಆದ್ದರಿಂದಲೇ ಇತ್ತೀಚಿನ ದಿನಗಳಲ್ಲಿ ನಮ್ಮ ಪರಂಪರೆಯ ಜೀವನ ವಿಕಾಸವನ್ನು ಗುರುತಿಸಿಕೊಳ್ಳುವ ಪ್ರಯತ್ನಗಳು ಆರಂಭವಾಗಿವೆ. ಇಂಥ ಪ್ರಯತ್ನಗಳ ಒಂದು ಭಾಗವಾಗಿ ಪ್ರಸ್ತುತ ಚೆಂತನೆಯನ್ನು ಬೆಳಸಲಾಗಿದೆ.

ಆಕರ್ಗಳು

ಕನ್ನಡ ಜನಪದ ಸಂಸ್ಕೃತಿಯ ಸ್ವರೂಪವನ್ನು ಕಟ್ಟಿಕೊಳ್ಳುವುದಕ್ಕೆ ಅನೇಕ ಸವಾಲುಗಳಿವೆ. ಇದಕ್ಕೆ ಕಾರಣ ಅತ್ಯಂತ ಚಲನಶೀಲ ಮತ್ತು ಸಂಪೇದನಾಶೀಲವಾದ ಬದುಕಗಳು ತೀವ್ರತರವಾದ, ವೇಗವಾದ ಪ್ಲಾಟಗಳಿಗೆ ಗುರಿಯಾಗುತ್ತಿರುವುದು. ದಾಖಿಲಾತಿಯನ್ನು ಇಚ್ಛಿಸಿದ ಈ ಬದುಕಿನ ವಿವರಗಳು ಕಾಲಗಭದಲ್ಲಿ ಮರೆಯಾಗಿ ಹೋಗಿವೆ. ಇದ್ದ ಕೆಲವಾರು ವಿಚಾರಗಳು ಗುರುತಿಸಲಾಗದಷ್ಟು, ಮೂಲದಿಂದ ಬೇರೆಯಾಗುವಷ್ಟು ಭಿನ್ನ ಸ್ವರೂಪ ಪಡೆದಿವೆ. ಆದರೂ ಈಗಳೇ ಸಂಗ್ರಹವಾಗಿರುವ ಸಾಹಿತ್ಯ, ಸಾಹಿತ್ಯವನ್ನು ಕುರಿತು ಬಂದಿರುವ ಬರಹಗಳು; ಈಗಲೂ ಬದಲಾದ

ರೂಪದಲ್ಲಿರುವ ಸಾಹಿತ್ಯದ ಕಲೆಗಳು, ಇಂದಿಗೂ ಆಚರಣೆಯಲ್ಲಿರುವ ಹಲವಾರು ನಂಬಿಕೆ, ಸಂಪ್ರದಾಯ, ಆಚರಣೆಗಳು; ಇಂದಿಗೂ ಉಸಿರಾಮುತ್ತಿರುವ ಗ್ರಾಮೀಣ, ಶ್ರಮ ಸಮುದಾಯಗಳ ಬದುಕುಗಳು ನಮಗೆ ಕನ್ನಡ ಜನಪದ ಸಂಸ್ಕೃತಿಯನ್ನು ಕಟ್ಟಿಕೊಳ್ಳುವ ಪ್ರಮುಖ ಆಕರ್ಗಳಾಗಿವೆ. ಈ ಆಕರ್ಗಳನ್ನು ಬಳಸಿಕೊಂಡು ಕನ್ನಡ ಜನಪದ ಸಂಸ್ಕೃತಿಯ ರೂಪವನ್ನು ಕಟ್ಟಿಕೊಳ್ಳುವ ಪ್ರಮಾಣೀಕ ಪ್ರಯತ್ನ ಇಲ್ಲಿ ನಡೆದಿದೆ.

ಕನ್ನಡ ಜನಪದ ಸಂಸ್ಕೃತಿಯ ಮೂಲಾಂಶಗಳು

ನಮ್ಮ ಕನ್ನಡ ಜನಪದಗಳು ಪ್ರಥಾನವಾಗಿ ನಂಬಿದ್ದ ಮನುಷ್ಯರವಾದ ದೇವರು-ಧರ್ಮವನ್ನು; ದೇಹ ಪ್ರಥಾನ ಕಾಯಕ ಮೌಲ್ಯವನ್ನು; ಸಮಷ್ಟಿಯ ಹಿತಾಸಕ್ತಿಯನ್ನು; ಭೋತಿಕ ಸಂಪತ್ತಿನ ನಿರಾಕರಣೆಯ ಭಾವನೆಯನ್ನು; ಮನುಷ್ಯನಿಗಂತಹೆಚ್ಚಿಗೆ ಪ್ರಕೃತಿ ಕೇಂದ್ರಿತ ಮನೋಭಾವನೆಯನ್ನು; ದ್ವೇಷರಹಿತ ಅಪ್ರಾಚಿ ಮಾನವೀಯ ಅಂತಃಕರಣವನ್ನು; ವ್ಯವಹಾರಿಕವಲ್ಲದ ನಿಜವಾದ ಮಾನವೀಯ ಸಂಬಂಧದ ಬಂಧುತ್ವವನ್ನು ಇವೆಲ್ಲ ಭಾವನೆಗಳ ಮೂಲೆಯಲ್ಲಿ ಮೂಡಿ ಅನೇಕ ತಿರುಪುಗಳಲ್ಲಿ ಬೆಳೆದ ಕನ್ನಡ ಜನಪದ ಸಂಸ್ಕೃತಿಯ ಪ್ರಥಾನ ಲಕ್ಷಣಗಳಲ್ಲಿ ಕೆಲವನ್ನು ಇಲ್ಲಿ ವಿವರಿಸಿಕೊಳ್ಳಬಹುದು.

ದೇವರು-ಧರ್ಮ

‘ಜನಪದ ಧರ್ಮವು ಲಿಖಿತ ಪಠ್ಯ, ಆ ಮೂಲಕ ಏರ್ಪಟ್ಟ ತಾತ್ತ್ವಿಕ ಚಿಂತನೆಯ ಮೂಲಕ ಆಕಾರ ಪಡೆದುದ್ದಲ್ಲ. ಅದು ಬಹುಮಟ್ಟಿಗೆ ಅನುಕರಣೆ ಮತ್ತು ಆಚರಣೆಗಳಿಂದ ಹರಿದು ಬಂದಿದ್ದು, ಅತಿಮಾನುಷ ಕಲ್ಪನೆ, ಅಲೋಕಿಕ ಜೀವಿಗಳ ಆರಾಧನೆ ಹಾಗೂ ಅನೇಕ ಬಗೆಯ ಧಾರ್ಮಿಕ ನಂಬಿಕೆಗಳಿಂದ ಕೂಡಿದೆ’. ಇದರಲ್ಲಿ ಕಂಡು ಬರುವ ಆಚಾರ – ವಿಚಾರಗಳು, ನಡಾವಳಿಗಳು, ನಂಬಿಕೆಗಳು ಕಲೆಗಳು ಮತ್ತು ಹುಟ್ಟು-ಸಾಪುಗಳ ಮಧ್ಯ ಅನುಸರಿಸಲೇ ಬೇಕಾದ ಸಂಪ್ರದಾಯಗಳು, ಜನರ ಜೀವನ ವಿಧಾನ ಮತ್ತು ಅದರ ಮನೋ ದೃಷ್ಟಿಯನ್ನು ಪ್ರತಿನಿಧಿಸುತ್ತವೆ. ತಾವು ಪರಿಪಾಲಿಸುವ ಧರ್ಮಗಳ ಧೇಯೋದ್ದೇಶಗಳ ಅರಿವಿಲ್ಲವಾದರೂ ತಮ್ಮ ಸುತ್ತ ನಮ್ಮನ್ನು ಕಾಪಾಡುವ ಒಂದು ಶಕ್ತಿಯಿದೆ ಎಂಬುದನ್ನು ಜನಪದರು ನಂಬುತ್ತಾರೆ. ಹೀಗಾಗಿ ಅವರು ನದಿ, ಜಲಪಾತೆಗಳು, ಬೆಳ್ಳಗುಡ್ಡಗಳು ದಟ್ಟವಾದ ಕಾಡು ಎಲ್ಲಪುಗಳಲ್ಲಿ ದ್ಯೇವತ್ವವನ್ನು ಅರಸುತ್ತಾರೆ. ಇವುಗಳ ಒಡೆಯನೇ ಆ ಪ್ರದೇಶದಲ್ಲಿ ವಾಸವಾಗಿದ್ದು, ಕಾಯಿಲೆ ಮತ್ತು ಅನಿಷ್ಟಗಳಿಗೆ ಆತನೇ ಕಾರಣನೆಂದು ನಂಬಿ ಅಪುಗಳನ್ನು ಮೂಡಿಸುತ್ತಾರೆ. ಇಂಥ ‘ಸರ್ವಜೀತನವಾದ’ ವಾಸ್ತವವಾಗಿ ಜನಪದ ಧರ್ಮದ ಅಡಿಗಲ್ಲಾಗಿದೆ ಎಂದು ಹೇಳಬಹುದು. ಗಮನಿಸಬೇಕಾದ ಸಂಗತಿ ಎಂದರೆ ಕನ್ನಡ ನೆಲದ ಜನಪದ ಸಂಸ್ಕೃತಿಯ ಧಾರ್ಮಿಕ ಸ್ತೋತ್ರ, ಸ್ತುತಿ, ಪ್ರಾರ್ಥನೆಗಳಲ್ಲಿ ಒತ್ತಾಯದ, ಒತ್ತಡದ, ಬಲತ್ತಾರದ ಗೇಲಿಯ ನಿಲುವು. ಜನಪದರ ಬದುಕು ರಾಜಶಕ್ತಿಗಂತಹೆಚ್ಚಿಗೆ ಧರ್ಮ ಶಕ್ತಿಯನ್ನು ಆಧರಿಸಿದೆ. ತಮ್ಮ ಜಾಯಮಾನಕ್ಕೆ ಒಗ್ಗುವ ರೀತಿಯಲ್ಲಿ ಮಾನವೀಯ ಮೌಲ್ಯಗಳಿಂದ ಕೂಡಿದ ಧರ್ಮವೇಂದನ್ನು ರೂಪಿಕೆಗೊಂಡ ಜನಪದರ ಕಲ್ಪನೆಯ ದೇವರು ಪ್ರತಿಷ್ಠಿತ ಶಕ್ತಿಗಂತಲೂ ತೀರಾ ಭಿನ್ನವಾದುದು. ಈ ಹಿನ್ನಲೇಖಗೆ ಜನಪದ ಧರ್ಮದ ವಿವಿಧ ಆಯಾಮಗಳನ್ನು ಕಾಣಬಹುದಾಗಿದ್ದು, ಅಪುಗಳನ್ನು ಈ ಮುಂದಿನಂತ ವಿವರಿಸಿಕೊಳ್ಳಬಹುದು.

ಜನಪದರ ದೃವ ಕಲ್ಪನೆ

ಸಂಸ್ಕೃತಿಗೂ ಧರ್ಮಕ್ಕೂ ನಿಕಟ ಸಂಬಂಧವಿದೆ. ಸಂಸ್ಕೃತಿಯನ್ನು ರೂಪಿಸುವಲ್ಲಿ ಧರ್ಮದ ದೊಡ್ಡದು. ಇವರ ಧರ್ಮಕ್ಕೆ ಒಬ್ಬ ಸಂಸ್ಥಾಪಕನಾಗಲಿ, ಒಂದು ಧರ್ಮಗ್ರಂಥವಾಗಲಿ ಇಲ್ಲ. ಬದಲಿಗೆ ಇಲ್ಲಿ ಎಲ್ಲರೂ ಸಂಸ್ಥಾಪಕ ವಾರಸುದಾರರೆ ಆಗಿರುತ್ತಾರೆ. ಹಾಗೂ ಬದುಕಿನ ಅನುಭವಗಳ ಮೂಲಕ ರೂಪಗೊಂಡ ನಂಬಿಕೆ, ಸಂಪ್ರದಾಯ ಆಚರಣೆ ಮತ್ತು

ಕಲ್ಪನೆಗಳೇ ಇವರ ಧರ್ಮ ಗ್ರಂಥಗಳು. ಇವು ಶಿಷ್ಟಧಾರೆಯ ಧರ್ಮಗಳಂತೆ ಜಡವಾದವುಗಳಲ್ಲ. ಬದಲಿಗೆ ಅಲಿಬಿತವೂ ಪರಿವರ್ತನಾ ತೀಲವೂ ಆಗಿರುತ್ತವೆ. ಕನ್ನಡ ಜನಪದ ಲೋಕದಲ್ಲಿ ಕಂಡು ಬರುವ ದೇವರ ಕಲ್ಪನೆಗಳನ್ನು ಈ ಮುಂದಿನಂತೆ ಕಾಣಬಹುದು.

ಪ್ರಕೃತಿ ಆರಾಧನೆ ‘ಪ್ರಕೃತಿ ಮೂರ್ಜೆ ಜನಪದ ಧರ್ಮದ ಪ್ರಧಾನ ಲಕ್ಷಣ. ತಾವು ವಾಸಿಸುವ ಭೂಮಿ, ಸಮೀಪದ ಕಡಲು, ಶಾಶ್ವತ ಮತ್ತು ಬೆಳಕನ್ನು ನೀಡುವ ಸೂರ್ಯ-ಚಂದ್ರ, ವಿವಿಧ ಉಪಯೋಗಗಳಿಗೆ ಬರುವ ಮರ-ಗಿಡ-ಬಳಿಗಳು ಇದರ ಆರಾಧ್ಯ ದ್ಯುವಗಳು. ಜನಪದರ ಪ್ರಕೃತಿಯ ಮೂರ್ಜೆಯ ಹಿಂದೆ ಕೃತಜ್ಞತೆಯ ಭಾವನೆಯಿದೆ. ಪ್ರಕೃತಿಯನ್ನು ಅವಲಂಬಿಸಿ ಬದುಕಿದ ಮನುಷ್ಯನಿಗೆ ಅದರ ಒಡನಾಟದಲ್ಲಿ ಆದ ನೋವು -ನಲಿವು ದ್ಯುವ ಸ್ವರೂಪವನ್ನು ಕಂಡಿವೆ. ಮುಖ್ಯವಾಗಿ ಪ್ರಕೃತಿಯಲ್ಲಿನ ಭಯ ಮಟ್ಟಿಸುವ ವಸ್ತು-ವಿಷಯಗಳನ್ನು; ವಿಸ್ತೃಯ ಮೂಡಿಸಿದ ಘಟನೆಗಳನ್ನು ದೇವರೆಂದು ಆರಾಧಿಸಿದ ಪರಿಶ್ರಮೆ ಇಲ್ಲಿದೆ.

ಜನಪದರ ದ್ಯುವ ಕಲ್ಪನೆ ಅಶ್ವಂತ ಕುಶಾಹಲಕಾರಿಯಾದುದು. ಕುಟುಂಬದ, ಜಾತಿಯ ಹಾಗೂ ಸಮುದಾಯದ ಉದ್ದಾರಕ್ಕೆ ದುಡಿದ ಹಿರಿಯರೇ ಇಲ್ಲಿನ ದೇವರು. ಸಾಂಸ್ಕೃತಿಕ ವೀರರು ಎನ್ನುವ ಹೆಸರಿನಲ್ಲಿ ಕರೆಯಲ್ಪಡುವ ಈ ವ್ಯಕ್ತಿಗಳು ಸಮೂಹದ ಪರವಾದ ಕೆಲಸ-ಕಾರ್ಯಗಳ ಮೂಲಕ ಗಮನ ಸೆಳೆದು ಮೂಜನೀಯರಾಗಿರುತ್ತಾರೆ. ಕನ್ನಡ ನಾಡಿನಲ್ಲಿ ಇಂಥ ಸಾವಿರಾರು ಜನ ಸಾಂಸ್ಕೃತಿಕ ವೀರರು ಬಾಳಿ ಬದುಕಿದ್ದನ್ನು ಕಾಣಬಹುದು. ಅದರಲ್ಲಿ ಮುಖ್ಯವಾಗಿ ಮಲೆಯಮಾದೇಶ್ವರ, ಮಂಟೇಸ್ವಾಮಿ, ಜುಂಜಪ್ಪ, ಮೃದಾರಲಿಂಗ ಗಾಡಿ ಪಾಲನಾಯಕ, ಕುಮಾರರಾಮ, ಸೇವಾಲಾಲ ಇಂಥ ಕೆಲವೇ ಕೆಲವರು ಮಾತ್ರ ನಮ್ಮ ಲಕ್ಷ್ಯದಲ್ಲಿದ್ದಾರೆ. ಇವರಲ್ಲದೆ ಇನ್ನು ನೂರಾರು ಜನ ಸಾಂಸ್ಕೃತಿಕ ವೀರರ ಕಥನಗಳು ಮತ್ತು ಆಚರಣೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯೊಳಗೆ ಪ್ರಚಲಿತದಲ್ಲಿವೆ. ಈ ಮಟ್ಟದ ನಾಯಕರಲ್ಲದೆ ಪ್ರತೀ ಬಳಿ, ಕುಟುಂಬಕೂ ಹಿರಿಯರ ಪರಂಪರೆ ಇದ್ದು ಅವರು ತಾತ, ತಂದೆ, ಮೊದಲಾದ ನೆಲೆಗಳಲ್ಲಿ ದುಡಿದು ಶ್ರೇಷ್ಠರಾದ ಮೂಜನೀಯರಾಗಿದ್ದಾರೆ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ. ಕುಟುಂಬ, ಸಮುದಾಯಗಳ ಹಿರಿಯನ್ನು ಮೂರ್ಜೆ ಮಾಡುವ ಕ್ರಮಗಳು ವಿಭಿನ್ನ ಉದಾ: ಹಿರಿಯರ ಪ್ರತಿನಿಧಿಯಾಗಿ ಕಲ್ಲು, ಕೋಲು, ಮಗೆ ಮೊದಲಾದ ವಸ್ತುಗಳನ್ನು ವ್ಯಕ್ತಿಗಳಿಂದು ಪರಿಭಾವಿಸಿ ಮೂರಜಿಸಲಾಗುತ್ತದೆ. ಇತ್ತೀಚಿಗೆ ಭಾಯಾಚಿತ್ರಗಳ ರೂಪದಲ್ಲಿ ಮೂರಜಿಸುವ ಪದ್ಧತಿಗಳು ಚಾಲ್ತಿಗೆ ಬರುತ್ತಿವೆ.

ಜನಪದ ದ್ಯುವ ಕಲ್ಪನೆಯ ಚರಿತ್ರೆಯಲ್ಲಿ ಮೊದಲ ಹೆಚ್ಚೆ ಎಂದರೆ ಪ್ರಕೃತಿಯ ಭಯ-ವಿಸ್ತೃಯಗಳನ್ನು ಅನುಸಂಧಾನಗೊಳಿಸಿದ ಕ್ರಮ. ಮುಖ್ಯವಾಗಿ ಪ್ರಕೃತಿಯ ಜೊತೆ ನಡೆಸಿದ - ಬೆಳೆಸಿದ ಸಂಬಂಧಗಳ ಸ್ವರೂಪದಲ್ಲಿ ಜನಪದರ ದ್ಯುವ ಕಲ್ಪನೆ ಒಡಮೂಡಿದೆ. ಮನುಷ್ಯ ಹಾಗೂ ಪ್ರಕೃತಿಯ ಸಂಬಂಧಗಳು ಅಶ್ವಂತ ಪ್ರಾಚೀನವೂ ನಿರಂತವೂ ಆಗಿವೆ. ಈ ನಿಡುಗಾಲದ ನಡಿಗೆಯಲ್ಲಿ ಮನುಷ್ಯ ಪ್ರಕೃತಿಯ ಬಗ್ಗೆ ವಿಸ್ತೃಯ - ಭಯ - ಕೃತಜ್ಞತೆಯ ಭಾವನೆಗಳನ್ನು ಹೊಂದಿದ್ದಾನೆ. ಹಾಗಾಗಿಯೇ ಪ್ರಕೃತಿಯನ್ನು ಮನಸಾರೆ ಆರಾಧಿಸಿದ್ದಾನೆ. ಪ್ರಕೃತಿಯ ಭಾಗವಾದ ಸೂರ್ಯ-ಚಂದ್ರ-ಭೂಮಿ-ಆಕಾಶ, ನೀರು-ಗಾಳಿ, ಮಳೆ-ಬೆಳೆ ಇವುಗಳನ್ನು ಜನಪದರು ದೇವರೆಂದು ಮೂರಜಿಸಿದ್ದಾರೆ. ಅದರಲ್ಲಿ ‘ಭೂಮಿ’ ಮಟ್ಟಿಗೆ ಹತ್ತಿರವಾಗಿ ಬದುಕಿದ ಜನಪದ ಸಮುದಾಯಗಳಿಗೆ ಶ್ರೇಷ್ಠ ದ್ಯುವ. ಹಾಗಾಗಿ ಜನಪದ ತ್ರಿಪದಿಯೊಂದು ಭೂಮಿ ತಾಯಿಗೆ ಎಂಥ ಸಾಫಾದಿದೆ ಎಂಬುದನ್ನು ಹೀಗೆ ಸ್ವಷ್ಟಪಡಿಸುತ್ತದೆ.

ಬೆಳಗಾಗಿ ನಾನೆದ್ದು ಯಾರ್ಜಾರ ನನೆಯಲ್ಲಿ
ಎಳ್ಳು ಜೀರಿಗೆ ಬೆಳವಂಥಾ ಭೂಮಿ ತಾಯಿನಾ

ಎದ್ದೂಂದು ಗಳಿಗೆ ಸನೆದೇನಾ॥

ಈ ಸಾಲುಗಳು, ಇರುವ ಅನಂತ ದೈವಗಳ ನಡುವೆ ಭೂಮಿ ತಾಯಿ ದೊಡ್ಡವಳು ಹಾಗಾಗಿಯೇ ಅವಳಿಗೆ ಮೊದಲ ಸ್ಥಾನ ಎಂಬುದನ್ನು ಸ್ಪಷ್ಟಪಡಿಸುತ್ತವೇ. ಹೀಗೆ ಭೂಮಿಯನ್ನು ತಾಯಿಯೆಂದು ತಿಳಿದ. ಸಮುದಾಯಗಳ ಪ್ರಕ್ಷೇಪಣಿ ಅನುಭವಜನ್ಮವಾದುದು ಹುಟ್ಟಿನಿಂದ ಸಾವಿನವರೆಗೂ ಮನುಷ್ಯ ಭೂಮಿಯಿಂದ ಪಡೆಯುವ ಸಹಾಯವೆಷ್ಟು? ಆದರೆ ಇತ್ತೀಚಿನ ದಿನಮಾನದಲ್ಲಿ ಭೂಮಿಯ ಗಭ್ರವನ್ನು ಬಸಿದ ಆಧುನಿಕರ ಜ್ಞಾನ ಯಾಕಾಗಿ ಪರಂಪರೆಯನ್ನು ನಿಲ್ಲಿಸಿತು ಎಂಬುದರ ಬಗ್ಗೆ ಆಲೋಚಿಸಬೇಕಿದೆ. ಭೂಮಿಯಂತೆ ಸೂರ್ಯ, ಚಂದ್ರ ನೀರು, ಗಾಳಿ ಮಳೆ ಮೊದಲಾದವು ಮನುಷ್ಯನ ಬದುಕಿಗೆ ಅನಿವಾರ್ಯ ಎಂಬುವ, ಅವು ನೀಡಿದ ಸಹಕಾರಕ್ಕೆ ಪ್ರತಿಯಾಗಿ ಗೌರವಿಸುವ ಮನೋಭಾವದಿಂದಾಗಿ ಇವೆಲ್ಲವೂ ದೈವ ಸ್ವರೂಪಿಯಾಗಿವೆ. ಜನಪದ ಬದುಕುಗಳಲ್ಲಿ ದೊರೆಯುವ ಪ್ರಕೃತಿ ಆರಾಧನೆಯ ಮತ್ತೊಂದು ರೂಪ ಹೊಸ ಗಿಡ-ಮರ-ಬಳ್ಳಿಗಳ ಆರಾಧನೆ. ಇದನ್ನು ಕುಲದೇವತಾರಾಧನೆ ಪದ್ಧತಿ ಎಂದು ಕರೆಯಲಾಗಿದೆ. ಈ ಪದ್ಧತಿಯ ಅನ್ವಯ ‘ಒಂದು ಸಮುದಾಯದ ಜನ ತಮ್ಮ ಕುಲದ ಮೂಲವನ್ನು ಒಂದು ಸಸ್ಯ ಅಥವಾ ಪ್ರಾಣಿಗಳಲ್ಲಿ ಆರೋಃಿಸಿಕೊಂಡು ಅವುಗಳನ್ನೇ ತಮ್ಮ ಕುಲದೇವರು ಎಂದು ಆರಾಧಿಸಿಕೊಂಡು ಬರುತ್ತಾರೆ. ತಮ್ಮ ಕುಲದೇವತೆಯ ಲಾಂಘನವಾದ ಸಸ್ಯವನ್ನು ಅವರು ಕಡಿಯುವುದಿಲ್ಲ. ಪ್ರಾಣಿಯನ್ನು ಬೇಟೆಯಾಡುವುದಿಲ್ಲ ಹಾಗೂ ಆಹಾರದಲ್ಲಿ ಸೇವಿಸುವುದಿಲ್ಲ. ಈ ಸಮುದಾಯಗಳು ಮೂಜಿಸುವ ಬಿನ್ನಿ, ಬೇವು, ಆಲ, ಎಕ್ಕೆ ಮೊದಲಾದವು ಕೇವಲ ಹಸಿರಲ್ಲ. ಅವುಗಳಲ್ಲಿರುವ ಜಿಷ್ಣಧೀಯ ಗುಣವೇ ಅವುಗಳನ್ನು ಮೂಜಿಗೊಳ್ಳುವಂತೆ ಮಾಡಿದೆ. ಇಂಥಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹಕರಿಸಿದಕ್ಕೆ ಪ್ರತಿಯಾಗಿ ಮೂಡಿದ ಕೃತಜ್ಞತಾ ಭಾವವೇ ಅವುಗಳ ಆರಾಧನೆಗೆ ಪ್ರಮುಖ ಕಾರಣವಾಗಿದೆ. ಈ ರೀತಿಯಲ್ಲಿ ಪ್ರಕೃತಿ ಮನುಷ್ಯನ ಬದುಕಿಗೆ ಅನುಕೂಲಗಳಾಗಿ ಒದಗಿಬಂದ ವಸ್ತು-ವಿಷಯಗಳನ್ನು ಗೌರವ ಮತ್ತು ಕೃತಜ್ಞತೆ ನೂಜಿಸುವ ಸಲುವಾಗಿ ಮೂಜಿಸಿದರೆ; ಇದೇ ಮನುಷ್ಯ ಮತ್ತೊಂದು ಕಡೆ ಪ್ರಕೃತಿಯ ವಿನಾಶಿ ರೂಪಗಳನ್ನು ಮೂಜಿಸಿದ್ದಾನೆ. ಉದಾ: ಪ್ರಕೃತಿಯಲ್ಲಿರುವ ಕ್ಷುರ ಪ್ರಾಣಿಗಳು, ವಿಷಜಂತುಗಳು; ಗುಡುಗು-ಸಿಡಿಲು ಮೊದಲಾದ ಭಯವನ್ನುಂಟು ಮಾಡುವ ಪ್ರಕೃತಿಯ ವೃಜಿತರುಗಳು ಗಮನಿಸಬೇಕಾದ ಸಂಗತಿ ಎಂದರೆ ಕೃತಜ್ಞತಾ ಭಾವನೆಯ ಮೂಜಾಕ್ರಮಗಳಿಗಿಂತ ಭಯದ ಭಾವನೆಯಲ್ಲಿ ಮೂಜಿಸುವ ಮೂಜಾಮಾದರಿಗಳು ಭಿನ್ನವಾಗಿವೆ.

ಜನಪದ ಧರ್ಮದ ಪ್ರಕೃತಿ ಆರಾಧನೆಯ ಭಾಗವಾಗಿ ಗಮನಿಸಬೇಕಾದ ಮತ್ತೊಂದು ಸಂಗತಿ ಎಂದರೆ ತನ್ನ ಬದುಕಿಗೆ ಸಹಕರಿಸದ ಸೂರ್ಯ-ಚಂದ್ರ-ಭೂಮಿ; ಭಯವನ್ನುಂಟು ಮಾಡಿದ ಹಲವಾರು ವಿಕೋಪಗಳು ಇಂಥ ಮಹಾನ್ ಸಂಗತಿಗಳಲ್ಲದೆ ಕೃಷಿ ಮೊದಲಾದ ವಿವಿಧ ವೃತ್ತಿಯ ಜನ ಬಳಸುವ ಸಣ್ಣ ಸಣ್ಣ ಸಲಕರಣೆಗಳು ಕೂಡ ಮೂಜನೀಯವಾಗಿದೆ. ನೇಗಿಲು ರಂಟೆ, ಕುಂಟೆ, ಕುಡ ಮೊದಲಾದ ವಸ್ತುಗಳಿಲ್ಲದ ರ್ಯಾತ್; ಕೋಲು, ಮಗೆಗಳಿಲ್ಲದ ಮುಶುಪಾಲಕ; ಉಳಿ, ಬೃರಿಗೆ, ಬಾಚಿ ಇಲ್ಲದ ಬಡಗಿ; ತಿಡಿ, ಬೆಂಕಿ, ಚಮ್ಮಟಿಗೆ ಇಲ್ಲದ ಕಮಾರ; ಮೊರ ಕಸಬರಿಗೆ ಹೊಂದಿಲ್ಲದ ಕುಟುಂಬದ ಮುಹಿಳೆಯರ ಕಾಯಕ ಅದೆಷ್ಟು ಕಷ್ಟಕರ ಎಂಬುದನ್ನು ಅರಿತರೆ ಇಲ್ಲಿನ ದೈವಾರಾಧನೆಯ ಸ್ವರೂಪದ ಹಿನ್ನಲೆ ಅರ್ಥವಾಗುತ್ತದೆ.

ಕೆನ್ನಡ ಜನಪದ ಜೀವನದೊಳಗೆ ರೂಪಗೊಂಡ ದೈವ ಕಲ್ಲನೆಗಳಲ್ಲಿ ಇನ್ನೂ ಕೆಲವು ಕುಶಾಹಲ ಮೂಡಿಸುವ ವಿಚಾರಗಳಿವೆ. ಅಂಥವುಗಳಲ್ಲಿ ಪ್ರಧಾನವಾಗಿ ಗಮನಿಸಬೇಕಾದ ಸಂಗತಿ ಎಂದರೆ - ದೇವರುಗಳು ಕೂಡ ಮನುಷ್ಯನಂತೆ ಲೋಕ ಭಾವನೆಗಳನ್ನು ಹೊಂದಿವೆ. ಈ ಜನ ದೇವರಲ್ಲಿ ಮಾಡಿಕೊಳ್ಳುವ ಹರಕೆಯ ಸ್ವರೂಪಗಳು, ನಡೆಸುವ

ಮೊಜಾವಿಧಾನಗಳು, ಒಳನ್ನು ಮೊಜಾ ಸಾಮರ್ಥ್ಯಗಳು ಇವೇ ಮೊದಲಾದ ಸಂಗತಿಗಳನ್ನು ಗಮನಿಸಿದರೆ ಮೇಲಿನ ಸಂಗತಿ ಸ್ಪಷ್ಟವಾಗುತ್ತದೆ. ಅಷ್ಟೆ ಅಲ್ಲದೆ ಮನುಷ್ಯರಂತೆಯೇ ದೇವರುಗಳ ನಡುವೆ ಮಾನವೀಯ ಸಂಬಂಧಗಳು, ರಕ್ತ ಸಂಬಂಧದ ನೆಲೆಗಳು ಇರುತ್ತವೆ. ಸಾಮಾನ್ಯವಾಗಿ ದೇವರುಗಳ ಮುಢೆ ಗಂಡ-ಹೆಂಡತಿ, ಅಣ್ಣ-ತಮ್ಮ, ಅಣ್ಣ-ತಂಗಿ, ಅಕ್ಕ-ತಮ್ಮ ಸಂಬಂಧಗಳನ್ನು ಕಲ್ಪಿಸಿರುವುದು ಕಂಡುಬರುತ್ತದೆ. ಇಲ್ಲಿಯೇ ಗಮನಿಸಬೇಕಾದ ಅಂಶವೆಂದರೆ ಈ ವ್ಯವಸ್ಥೆಯಲ್ಲಿ ದ್ಯುವ ಮತ್ತು ಭಕ್ತರ ನಡುವೆ ಈ ಮೊದಲು ಪ್ರಸ್ತಾಪಿಸಿದಂತೆ ಸೋತ್ತ, ಸ್ತುತಿ, ಪ್ರಾರ್ಥನೆಗಳ ನಿಲುವಿನ ಸಂಬಂಧವಿಲ್ಲ. ಬದಲಿಗೆ ಒತ್ತಾಯಿದ, ಒತ್ತುಡದ ಬಲತ್ವಾರದ ಗೇಲಿಯ ಮನೋಭಾವದ ಸಂಬಂಧವಿದೆ. ವಿಶೇಷವೆಂದರೆ ಇಂಥ ವ್ಯವಸ್ಥೆಯಲ್ಲಿ ದ್ಯುವ ಮತ್ತು ಭಕ್ತರ ನಡುವೆ ಅರಸ-ಆಳು ರೀತಿಯ ಸಂಬಂಧಗಳಿರುವುದಿಲ್ಲ. ಅದಕ್ಕಾಗಿಯೇ ಇಲ್ಲಿ ಬಂಧುತ್ವ, ಸ್ವೇಹ ರೀತಿಯ ನಂಟು ಕಂಡುಬರುತ್ತದೆ. ಹಾಗಾಗಿಯೇ ಜನಪದರು ದೇವರಲ್ಲಿ ಘವನ್ನು ಬೇಡಿ ಪಡೆಯುವುದಕ್ಕಿಂತ ಒತ್ತಾಯಮಾಡಿ, ಬ್ಯಾಡು ವರಪಡೆಯುವ ಶ್ರೀಮಗಳೇ ಹೆಚ್ಚು ಈ ದ್ಯುವ ವ್ಯವಸ್ಥೆಯಲ್ಲಿ ಪುರೋಹಿತಶಾಹಿಯ ಪ್ರವೇಶವಿಲ್ಲ. ದೇವರು ಮತ್ತು ಭಕ್ತರ ನಡುವೆ ಮೊಜಾರಿಯ ಕೆಲಸವೇನು? ಎಂಬುದನ್ನು ಜನಪದ ಗರತಿಯೊಬ್ಬಳು ಹೀಗೆ ಪ್ರಶ್ನಿಸುತ್ತಾಳೆ.

**ದೇವರಿಗೆ ಬಂದೀನಿ ದಾರಿ ಬಿಡು ಮೊಜಾರಿ
ದೇವರಿಗೆ ನನಗೆ ಒಳಮಾತ | ಮೈಲಾರ ಲಂಗನ|
ತಾವಿಗೋಗಿ ಕೈಯ ಮುಗಿದೇನ॥**

ಕನ್ನಡ ಜನಪದ ಲೋಕದೊಳಗೆ ಇಂಥ ವಿಶಿಷ್ಟವೂ ವ್ಯವಿದ್ಯಮಯವೂ ಆದ ದ್ಯುವ ಪರಂಪರೆಯಿದೆ. ಈ ಪರಂಪರೆಯೊಳಗೆ ದ್ಯುವ ಎನ್ನುವುದು ಮನುಷ್ಯರ ಸಂಕಷ್ಟಗಳ ಪರಿಹಾರಕ. ಆದರೆ ಇದೇ ನೆಲದಲ್ಲಿ ಇಂದು ಪ್ರಚಲಿತವಿರುವ ದ್ಯುವ ಕಲ್ಪನೆಗಳನ್ನು ಕಂಡರೆ ಯಾರಿಗಾದರೂ ಬೇಸರವೆನಿಸುತ್ತದೆ. ವ್ಯಧಿಕ ಪರಂಪರೆಯ ದ್ಯುವ ಸ್ವರೂಪಗಳು ಜನಪದ ದ್ಯುವ ಸ್ವರೂಪದ ಮೇಲೆ ನಿರಂತರವಾಗಿ ನಡೆಸುತ್ತಾ ಬಂದಿರುವ ದಾಳಿಗಳ ಕಾರಣದಿಂದ ಇಂದು ದೇವರ ಹೆಸರಲ್ಲಿ ಹೊಚ್ಚಿಹೊರೆಯುವವರ ಸಂಖ್ಯೆ ಜಾಸ್ತಿಯಾಗಿದೆ. ಇಂಥವರಿಂದ ಭಕ್ತರ ಶೋಷಣೆ ಹೆಚ್ಚು ಹೆಚ್ಚು ನಡೆದಿದೆ. ಆಧುನಿಕ ಸಮಾಜದ ವಿಜ್ಞಾನದ ವಿಚಾರಗಳು ದ್ಯುವ ಕಲ್ಪನೆಯನ್ನು ಸಡಿಲಗೋಳಿಸಿದರ ಪರಿಣಾಮ ಇದರ ಫಲ ಪಡೆದ ಜನ ದ್ಯುವಗಳನ್ನೇ ಶೋಷಿಸುವ ಮಟ್ಟಕ್ಕಿಂದಿದ್ದಾರೆ. ದೇವರ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ದೇವಾಲಯ ಹಾಗೂ ಮತಗಳು ಕೂಡ ಹಣ-ಆಸ್ತಿ ಗಳಿಕೆಯಲ್ಲಿ ಹೈಮೋಟಿ ನಡೆಸುತ್ತಿರುವುದು ನಮ್ಮ ಕಾಲದ ದುರಂತ. ಇಂಥ ಸಂದರ್ಭದೊಳಗೆ ನಿಜವಾದ ಭಕ್ತಿಯಳ್ಳಿ ಯಾರನ್ನು ಹಿಂಸಿಸದ, ನಿಜವಾದ ಮಾನವ ಪ್ರೇಮವನ್ನು ಕಾಬಿಡುವ ಜನಪದರ ದ್ಯುವ ವ್ಯವಸ್ಥೆ ಇಂದು ನಮ್ಮೆಲ್ಲರ ಅಗತ್ಯವಾಗಿದೆ.

ನಂಬಿಕೆ, ಸಂಪ್ರದಾಯ ಮತ್ತು ಆಚರಣೆಗಳು

ನಂಬಿಕೆ-ಸಂಪ್ರದಾಯ-ಆಚರಣೆಗಳು ಜನಪದ ಧರ್ಮದ ಧರ್ಮಗಳಿಂದ ಧರ್ಮಗಳು ರೂಪಗಳನ್ನು ಪಡೆಯುತ್ತವೆ ಮತ್ತು ಮುನ್ನಡೆಯುತ್ತವೆ. ಈ ನಂಬಿಕೆ, ಸಂಪ್ರದಾಯ ಮತ್ತು ಆಚರಣೆಗಳ ಅಂತರ್ ಸಂಬಂಧವನ್ನು ಒಂದು ಸೂತ್ರದಲ್ಲಿ ಹಿಡಿದಿದುವುದಾದರೆ ಕರ್ನಾಟಕ ಅನೇಕ ಜಿಲ್ಲೆಗಳಲ್ಲಿ ಮದುವೆಯಾಗದ ಮದುವೆಯಾದರೂ ಮಕ್ಕಳಾಗದ ಹಂಗಸು ಕೊಂತಿಮೊಜೆ ಮಾಡಿದರೆ ದೋಷ ಪರಿಹಾರವಾಗುತ್ತದೆ ಎಂಬುದು ನಂಬಿಕೆ. ಮಹಿಳೆಯರು ತಮ್ಮ ಮನೆಯಲ್ಲಿ ಎರೆಮಣ್ಣ ಅಥವಾ ಗೋವಿನ ಸಗನೆಯಿಂದ ಮಂಡಲವನ್ನು ಬಿಡಿಸಿ ಎರೆಮಣ್ಣನಿಂದಲೇ ಸುಂದರವಾದ ಸ್ತ್ರೀ ವಿಗ್ರಹವನ್ನು ಮಾಡಿ ಹದಿನಾರು ದಿನಗಳ ಕಲ ಕೊಂತಿಯ ಹಾಡುಗಳನ್ನು ಹಾಡುತ್ತಾ ಮೊಜೆ ಸಲ್ಲಿಸಬೇಕು ಎಂಬುದು ಸಂಪ್ರದಾಯ

ಮಂಡಲವನ್ನು ಹೇಗೆ ಬರೆಯಬೇಕು, ಯಾವ ಹಾಡುಗಳನ್ನು ಹಾಡಬೇಕು, ಮೂರೆ ಹೇಗೆ ಮಾಡಬೇಕು ಎಂಬುದು ಆಚರಣೆ.

ನಂಬಿಕೆಗಳು

ಸಾಂಪ್ರದಾಯಿಕವಾಗಿ ಅಂಗೀಕೃತವಾದ ಒಂದು ತಿಳುವಳಿಕೆಯನ್ನು ನಂಬಿಕೆ ಎನ್ನಬಹುದು. ನಂಬಿಕೆಗಳು ಹುಟ್ಟುತ್ತಲೇ ನಂಬಿಕೆಗಳಾಗಿ ಹುಟ್ಟುವುದಿಲ್ಲ ಯಾವುದೋ ಒಂದು ಅನುಭವದ ಹಿನ್ನೆಲೆಯಲ್ಲಿ ಮೂಡಿ ಬಂದ ಜ್ಞಾನವೇ ಹೇಳಿಕೆಯ ರೂಪ ಪಡೆದುಕೊಂಡು ಪರಂಪರೆಯಲ್ಲಿ ನಂಬಿಕೆಗಳಾಗಿ ರೂಪಗೊಂಡಿರುತ್ತವೆ. ಕನ್ನಡ ಜನಪದ ಸಮುದಾಯಗಳಲ್ಲಿ ಕಂಡು ಬರುವ ಅನೇಕ ನಂಬಿಕೆಗಳು ಕಾಲಾಂತರದ ಸಾಂಸ್ಕೃತಿಕ ಪಲ್ಲಟಗಳಿಂದಾಗಿ ಕೆಲವು ಅಥವ ಕಳೆದುಕೊಂಡಿರುವುದು ಸುಳ್ಳಿನು ಅಲ್ಲ. ಆದರೆ ಇನ್ನೆ ನೆಲೆಯಾಗಿಸಿಕೊಂಡ ಆಧುನಿಕ ಚಿಂತನೆಗಳು ಜನಪದ ನಂಬಿಕೆಗಳನ್ನೇಲ್ಲ ಮೂಡಿಸಿಕೊಂಡಿರುವುದು ಎನ್ನುವ ಹಣೆಪಟ್ಟಿಯೋಂದಿಗೆ ಮೂಲೆಗುಂಪಾಗಿಸಿದೆ. ಇದು ಸರಿಯಾದ ಶ್ರಮವಲ್ಲ. ಪ್ರತೀ ನಂಬಿಕೆಯ ಹಿಂದೆ ಒಂದು ಸತ್ಯಾಂಶವಿರುತ್ತದೆ.

ರಾತ್ರಿ ಹೊತ್ತು ಕಷವನ್ನು ಹೊರಗೆ ಚೆಲ್ಲಬಾರದು
ಬನ್ನಿ-ಬೇವಿನ ಮರಗಳನ್ನು ಪೂಜಿಸುವುದು ಮನುಷ್ಯರಿಗೆ ಶ್ರೇಯಷ್ಠರ
ಹುತ್ತವನ್ನು ಸುತ್ತಬಾರದು
ನಾಯಿಯನ್ನು ತುಳಿಯಬಾರದು

ಇಂಥ ಅನೇಕ ನಂಬಿಕೆಗಳನ್ನು ಮೂಡ ನಂಬಿಕೆಗಳಿಂದು ತಿರಸ್ಕರಿಸುವುದು ಹೇಗೆ? ಹಾಗೆ ನೋಡಿದರೆ ಮಾನವ ತನ್ನ ಬದುಕಿನಲ್ಲಿ ಒದಗಿ ಬಂದ ಅನುಭವ ಜನ್ಮವಾದವು ಈ ನಂಬಿಕೆಗಳು.

ಸಂಪ್ರದಾಯಗಳು

ನಂಬಿಕೆಯೋಂದು ಐಂಹ್ಯ-ಮುರಾಣ-ಧರ್ಮಗಳ ಸಂಬಂಧವನ್ನು ಪಡೆದುಹೊಂಡು ಸಮುದಾಯದ ಶ್ರದ್ಧೆಯೋಂದಿಗೆ ಸಮರ್ಪಣನೆಯನ್ನು ಪಡೆದುಹೊಂಡಾಗ ಅದು ಸಂಪ್ರದಾಯವಾಗುತ್ತದೆ. ಇಂಥ ಸಂಪ್ರದಾಯಗಳು ಪ್ರತಿಯೋಂದು ಪ್ರದೇಶ ಹಾಗೂ ಸಮುದಾಯಗಳ ಅಗತ್ಯಕ್ಕೆ ಅನುಗುಣವಾಗಿ ಚಾಲ್ತಿಗೆ ಬರುತ್ತವೆ. ಈ ಹಿನ್ನೆಲೆಯಲ್ಲಿ ಕನ್ನಡ ಜಾನಪದ ಜೀವನದ ಒಡಲಾಳದಲ್ಲಿ ಸಾವಿರಾರು ಸಂಪ್ರದಾಯಗಳಿವೆ. ಇವೆಲ್ಲವೂ ಮಾನವ ಪರವಾದ ವಿಚಾರಗಳು ಎಂಬುದನ್ನು ಗಮನಿಸಬೇಕು. ಸಂಪ್ರದಾಯಗಳ ಹಿಂದಿರುವ ಜ್ಞಾನ ಹಾಗೂ ಅಲ್ಲಿ ಬಳಕೆಗೊಳ್ಳುವ ವಸ್ತುಗಳು ಅತ್ಯಂತ ಕುಶಾಹಲ ಕಾರಿಯಾಗಿದ್ದು ಅನಂತರದ ದಿನಗಳಲ್ಲಿ ಅವು ಕೇವಲ ಅನುಕರಣೆಯ ಮೇಲು ನೋಟದ ಅರ್ಥಗಳಿಗೆ ಸಿಂಹಿತಗೊಂಡಿವೆ.

ಉದಾ: ಹಿಂದೆ ಅಪರೂಪಕ್ಕೆ ಈಗಲೂ ವಿಶೇಷ ದಿನಗಳಲ್ಲಿ ವಾಸದ ಮನೆಗಳಿಗೆ ಮಾವು-ಬೇವಿನ ಎಲೆಗಳ ತೋರಣ ಕಟ್ಟುವುದು ಸಂಪ್ರದಾಯ. ಈ ಪದ್ಧತಿ ಆಧುನಿಕ ಕಾಲದಲ್ಲಿ ಬದಲಾವಣೆಗೊಂಡು ಸಹಜವಾದ ಹಸಿರು ಎಲೆಗಳ ಬದಲಿಗೆ ಪ್ಲಾಸ್ಟಿಕ್ ಎಲೆಗಳನ್ನು ಕಟ್ಟುವ ಸಂಪ್ರದಾಯಗಳನ್ನು ಕಂಡರೆ ಇದು ಸ್ವಷ್ಟವಾಗುತ್ತದೆ.

ಸಂಪ್ರದಾಯಗಳು ಮನುಷ್ಯನ ಜೀವನಾವಶದ ಸಂಗತಿಗಳಾದ ಹುಟ್ಟಿ-ಮದುವೆ-ಸಾವು ಇವೇ ಮೌದಲಾದ ಸಂದರ್ಭಗಳಲ್ಲಿ ಅವರವರ ಲೋಕದ್ವಾಷಿಗೆ ಅನುಗುಣವಾಗಿ ರೂಪಗೊಂಡಿದೆ. ಇನ್ನೂ ವೃತ್ತಿಯಾಧಾರಿತ ಸಂಪ್ರದಾಯಗಳೂ ಇವೆ. ಕೈಗಿ, ಬೇಟೆ ಮತ್ತಿತರ ವೃತ್ತಿಯ ಜನ ತಮ್ಮ ಅನುಭವದ ಆಧಾರದ ಮೇಲೆ ಸಂಪ್ರದಾಯಗಳನ್ನು ಸೃಷ್ಟಿಸಿಕೊಂಡಿದ್ದಾರೆ. ಈ ಎಲ್ಲಾ ಸಂಪ್ರದಾಯಗಳು ಅರ್ಥಪೂರ್ಣ ಎನ್ನಲಾಗದಿದ್ದರೂ ರೈತ

ಕೇಟನಾಶಕವಾಗಿ ಜರಗ ಚೆಲ್ಲುವ ಸಂಪ್ರದಾಯ ಮಾಡುವುದನ್ನು ಬೇಟೆಗಾಗಿ ಬೇಟೆಗಾರ ಕಾಡಿನ ಮದ್ದ ನಡೆಸುವ ಆಚರಣೆಗಳು ಕೊನೆಗೆ ಆಕಾಶಕ್ಕೆ ಗುಂಡು ಆರಿಸುವ ಸಂಪ್ರದಾಯಗಳನ್ನು ತಿರಸ್ಕರಿಸಲಾಗುವುದಿಲ್ಲ.

ಆಚರಣೆಗಳು

ಸಂಪ್ರದಾಯಗಳ ಪ್ರಾಯೋಗಿಕ ಅಥವಾ ಶ್ರೀಯಾರೂಪಗಳೇ ಆಚರೆಗಳು ಹೀಗಾಗಿಯೇ ನಂಬಿಕೆಗಿಂತ ಸಂಪ್ರದಾಯಗಳಿಂದ ಆಚರಣೆಗಳ ವ್ಯಾಪ್ತಿ ದೊಡ್ಡದು. ಆಚರಣೆಗಳ ಪ್ರಮುಖ ಲಕ್ಷಣಗಳಿಂದರೆ ಅವು ಧಾರ್ಮಿಕ ಮತ್ತು ದೈವಿಕ ಸಂಸ್ಕರ್ವವನ್ನು ಪಡೆದಿರುತ್ತವೆ. ಆಚರಣೆಗೆ ಒಂದು ನಿರ್ದಿಷ್ಟ ಉದ್ದೇಶವಿರುತ್ತದೆ. ಕನ್ನಡ ಜನಪದ ಸಂಸ್ಕೃತಿಯ ಧಾರ್ಮಿಕ ಸ್ವರೂಪದೊಳಗೆ ಕೌಟಂಬಿಕ, ಸಾಮಾಜಿಕ, ವ್ಯವಸಾಯಿಕ, ಧಾರ್ಮಿಕ ಹೀಗೆ ಬೇರೆ ಬೇರೆ ಆಯಾಮಗಳಿವೆ.

ಕೌಟಂಬಿಕ ಆಯಾಮದಲ್ಲಿ ನಡೆಯುವ ನಾಮಕರಣ, ಒಸುಗೆ, ಮತ್ತು ಸಂಸಾರ ವಿವಾಹ ಮೊದಲಾದವು ಪ್ರಮುಖ ಆಚರಣೆಗಳಾಗಿ ಕಂಡುಬರುತ್ತವೆ. ಈ ಆಚರಣೆಗಳು ಇಂದಿಗೂ ಪ್ರಚಲಿತದಲ್ಲಿವೆ. ಆದರೂ ಮೂಲದ ಸದುದ್ದೇಶವನ್ನು ಮರೆತು ಕೇವಲ ವಿಜ್ಞಂಭಿಸುವ ಆರ್ಥಿಕ ಬಲ ಪ್ರದರ್ಶನಗಳಾಗಿವೆ. ಪರಸ್ಪರ ಸಂಬಂಧಗಳನ್ನು ಬೇಸೆಯಬೇಕಾಗಿದ್ದ ಈ ಆಚರಣೆಗಳು ಸಂಬಂಧಗಳಲ್ಲಿ ವಿರಸವನ್ನುಂಟುಮಾಡಿ ವಿಫಱನೆಯ ದಿಕ್ಕಿನತ್ತ ಸಾಗಿದೆ.

ವ್ಯವಸಾಯಿಕ ಜೀವನದೊಳಗಂತೂ ಅನಂತ ಆಚರಣೆಗಳಿಂದ್ದು ಅವುಗಳಲ್ಲಿ ಜೋಕುಮಾರನ ಮೂಡಿ, ಜರಗಚೆಲ್ಲುವುದು, ಮಳೆರಾಯನ ಮೂಡಿ ಮುಂತಾದವು ಪ್ರಮುಖವಾಗಿವೆ. ಇಂಥ ಎಲ್ಲಾ ಆಚರಣೆಗಳು ಬೆಳೆಗಳ ಉಳಿವು ಮತ್ತು ಬೆಳವಣಿಗೆಗಾಗಿ ಆಚರಣೆಗೊಳ್ಳುತ್ತಿವೆ. ಸಾಮಾಜಿಕ ಆಯಾಮದಲ್ಲಿ ಅನೇಕ ಹಬ್ಬ-ಆಚರಣೆಗಳು ಜೀವನದ ಉತ್ಸಾಹವನ್ನು ಹೆಚ್ಚಿಸುವ ಸಂಗತಿಗಳಾಗಿ ಕಾರ್ಯನಿರ್ವಹಿಸಿವೆ.

ಮಾಟ-ಮಂತ್ರ

‘ಮಾಟ-ಮಂತ್ರ ಜನಪದ ಧರ್ಮದ ಪ್ರಮುಖ ಭಾಗ’ ಜನಪದ ಸಮಾಜಗಳಲ್ಲಿ ಇಂದಿಗೂ ಈ ಮಾಟ-ಮಂತ್ರದ ಫಾಯೆ ಇರುವುದನ್ನು ಗಮನಿಸಿದರೆ ಇದರ ಶಕ್ತಿಯ ಸ್ವರೂಪ ಹಾಗೂ ಮನುಷ್ಯನ ಮನಸ್ಸಿನ ಮೆಲೆ ಉಂಟುಮಾಡಿರುವ ಪರಿಣಾಮ ಅಥವಾಗುತ್ತದೆ. ಪ್ರಾಚೀನ ಪರಂಪರೆಯಲ್ಲಿ ಈ ಮಾಟ-ಮಂತ್ರವು ಬಳಕೆಯಾಗಿದ್ದು ಕೂಡ ಸಮೂಹ ಹಿತಾಸ್ತ್ರೀಯಿಂದಲೇ ಆದರೆ ನಂತರ ದಿನಗಳಲ್ಲಿ ಕೇಡನ್ನುಂಟುಮಾಡುವ ಶ್ರೀಯೆ ಮಾತ್ರ ಎನ್ನುವ ಭಾವನೆ ಮೂಡಿದೆ. ಇದು ಸರಿಯಾದ ಕ್ರಮವಲ್ಲ. ಕೆಟ್ಟದೆಂಬುದರಲ್ಲಿ ಉತ್ತಮಾಂಶಗಳು ಇರಲು ಸಾಧ್ಯ ಎಂಬುದಕ್ಕೆ ಈ ಸಂಗತಿ ಉತ್ತಮ ಉದಾಹರಣೆ, ಮನುಷ್ಯನ ಮನಸ್ಸಿನ ಮೆಲೆ ಪರಿಣಾಮ ಬೀರುವ ಶಕ್ತಿಯಿಂದ ಈ ಮಾಟ ಮಂತ್ರ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಬೆದರುಗೊಂಬೆಯಂತೆ ಕೆಲಸಮಾಡಿದೆ. ಇಂದಿಗೂ ನಮ್ಮ ಸಮಾಜದ ಬಹುಪಾಲ ಗ್ರಾಮೀಣ ಜನ ತಮ್ಮ ಕಷ್ಟ ಪರಿಹಾರಕ್ಕೆ ಆನಾರೋಗ್ಯ ನಿವಾರಣೆಗೆ ಕಾನೂನು ಅಥವಾ ವ್ಯಾದ್ಯಶಾಸ್ತ್ರದ ಮೊರೆ ಹೋಗದೆ ಮಂತ್ರವಾದಿಗಳ ಬಳಿ ಹೋಗುವುದನ್ನು ಕಂಡರೆ ಈ ಅಂಶ ಸ್ವಷ್ಟವಾಗುತ್ತದೆ. ಶ್ರೀ ಕ್ಷೇತ್ರ ಧರ್ಮ-ಸ್ಥಳದ ಅಣ್ಣಪ್ಪನಿಗೆ ಸಲ್ಲಿಸುವ ಮೂಜಾ ವಿಧಾನಗಳು, ಸ್ವತ್ವಗಳು ಕೆಳೆದುಕೊಂಡಾಗ ಅಣ್ಣಪ್ಪನಿಗೆ ಕಾಣಿಕೆ ಹಾಕಿ ಬೆದರಿಸುವ ಪದ್ಧತಿಯು ಇಲ್ಲಿ ಗಮನಾರ್ಹ. ಇಂಥ ಮಾಟ-ಮಂತ್ರಗಳು ವ್ಯಾಧಿಕ ಧರ್ಮದ ದಾಳಿಯ ನಂತರವೂ ನಮ್ಮಲ್ಲಿ ಉಳಿದಿದೆ. ಆದರೆ ನಕಾರಾತ್ಮಕ ಸ್ವರೂಪದಲ್ಲಿಯೇ ಕಾಣುತ್ತಿರುವುದು ಹೆಚ್ಚು ಸಮಕಾಲೀನ ಸಮಾಜಕ್ಕೆ ಇಂಥ ಬೆದರುಗೊಂಬೆಗಳು ಬೇಕು ಆದರೆ ಆದನ್ನು ನೈತಿಕತೆಯ ತಳಹದಿಯ ಮೇಲೆ ಬಳಸಬೇಕಿದೆ. ಪಾರಂಪರಿಕ ಶಿಕ್ಷಾವಿಧಿ ಎಂಬಂತೆ ಮಾಟಮಂತ್ರವನ್ನು ಪರಿಭಾವಿಸಿ

ಅಳವಡಿಸಿಕೊಳ್ಳಬೇಕಾದ ತುರ್ತಿದೆ. ಈ ಕೆಲಸವನ್ನು ಒಮ್ಮೆ ಎಚ್ಚರದಿಂದ ಮಾಡಬೇಕಾಗಿದ್ದು, ಸರಿಯಾದ ರೀತಿಯಲ್ಲಿ ನಡೆದಿದ್ದೆ ಆದರೆ ಮಾನವಪರವಾದ ಮಾಟ-ಮಂತ್ರಗಳೂ ಇರಲು ಸಾಧ್ಯ.

ಸಮಾಜ

ಕನ್ನಡ ಜನಪದ ಸಮಾಜಕ್ಕೆ ದೀರ್ಘಕಾಲ ಪರಂಪರೆಯಿದ್ದು, ಅದರೊಳಗೆ ಅತ್ಯಂತ ಮಾನವೀಯ ನೆಲೆಗಳಿವೆ. ಅದರಲ್ಲಿ ಮುಖ್ಯವಾಗಿ ಕುಟುಂಬ, ಬಂಧುತ್ವ, ಸಾಮಾಜಿಕ-ಸಾರ್ವಜನಿಕ ಸಂಬಂಧ, ಲಿಂಗ ಸಂಬಂಧಗಳು, ಸಮಾನತೆಯ ಕಲ್ಪನೆ ಹಾಗೂ ಸಮೂಹ ಪ್ರಜ್ಞೆಯ ನೆಲೆಗಳನ್ನು ಇಲ್ಲಿ ಮುಖ್ಯವಾಗಿ ಗಮನಿಸಲಾಗಿದೆ.

ಕೌಟಂಬಿಕ ಸಂಬಂಧಗಳು

ಪ್ರಸ್ತುತ ಆಧುನಿಕ ಸಮಾಜದ ಸಂಭರ್ಥದಲ್ಲಿ ಕೌಟಂಬಿಕ ಸಂಬಂಧಗಳಲ್ಲಿ ಸಾಕಷ್ಟು ಸಡಿಲತೆ ಇದೆ. ಹಾಗಾಗಿಯೇ ಅವಿಭಕ್ತ ಕುಟುಂಬಗಳೆಲ್ಲವೂ ಒಂದೆ ಚೊರು ಚೊರಾಗಿವೆ. ಇಂಥ ಅಳು ಕುಟುಂಬಗಳಲ್ಲಿಯೂ ಕೊಡ ನೈಜ ಸಂಬಂಧಗಳ ಕೊರತೆ ಎದ್ದು ಕಾಣುತ್ತದೆ. ನಮ್ಮ ಕನ್ನಡ ಪರಂಪರೆಯಲ್ಲಿ ಇಂಥ ಸಂಬಂಧಗಳ ಚರಿತ್ರೆಯನ್ನು ಗಮನಿಸಿದರೆ ಆ ಬಂಧುತ್ವದ ಬಂಧ ಎಷ್ಟು ಗಾಢವಾದುದು ಎಂಬುದು ಅರಿವಾಗುತ್ತದೆ. ಮಾನವೀಯ ಸಂಬಂಧಗಳು ಮನುಷ್ಯನ ಬದುಕಿನ ಮಹತ್ವದ ಆಯಾಮ. ಬದುಕಿನ ಸಾರ್ಥಕತೆ ಇರುವುದೇ ಮನುಷ್ಯ ಸಂಬಂಧಗಳ ಸ್ವರೂಪದಲ್ಲಿ. ಇದನ್ನು ನಂಬಿರುವ ಜನಪದರು ಬದುಕಿನ ಪ್ರೀತಿಯೊಂದು ಹಂತದಲ್ಲಿ ಮನುಷ್ಯನ ಸಂಬಂಧಗಳನ್ನು ಗಟ್ಟಿಗೊಳಿಸುವ ಪ್ರಯತ್ನಮಾಡಿದ್ದಾರೆ. ಜೀವನದಲ್ಲಿ ತಂದೆ-ತಾಯಿ, ಮಕ್ಕಳು, ಅಣ್ಣಿ-ತಂಗಿ, ಅಕ್ಕ-ತಮ್ಮು, ಅತ್ಯ-ಮಾವ-ಸೋಸೆ, ಸತಿ-ಪತಿ, ಭಾವ-ಮೃದುನ ಇವೆ ಮೊದಲಾದ ವರಸೆಗಳು ಬಹುಮುಖ್ಯ. ಸುಖೀ ಜೀವನ ಸಾಧ್ಯವಾಗಬೇಕಾದರೆ ಈ ಎಲ್ಲಾ ಮಲುಕಿನ ಸಂಬಂಧಗಳ ನಿಜವಾದ ನೆಲೆಯಲ್ಲಿ ಅರಳಬೇಕಾಗುತ್ತದೆ. ದುರಾದೃಷ್ಟವೆಂದರೆ ಪ್ರಸ್ತುತ ಸಮಾಜ ಇಂಥ ಸಂಬಂಧಗಳೊಡನೆ ಬದುಕುವುದು ಬೇಡ ಅವುಗಳ ಸರಿಯಾದ ಪರಿಜಾನ ಕೊಡ ಇಲ್ಲ. ಎಲ್ಲಾ ಸಂಬಂಧಗಳನ್ನು ಅಂಕಲ್-ಆಂಟಿಯ ಎರಡೇ ಎರಡು ರೂಪಗಳಲ್ಲಿ ಗುರುತಿಸಿಕೊಳ್ಳುವಷ್ಟು ಸಂಬಂಧಗಳ ದಾರಿದ್ರ್ಯವಿದೆ. ಸಮಾಜ ತಲುಪಿರುವ ಈ ದುಸ್ಫಿತಿಯ ಕಾರಣಕ್ಕೆ ದೂರದರ್ಶನಗಳಲ್ಲಿ ಇಂಥ ಮಾನವ ಸಂಬಂಧಗಳ ಸ್ವರೂಪ ಮತ್ತು ವರಸೆಗಳನ್ನು ಕಂಡುಹಿಡಿದು ಹಣಗಳಿಸುವ ಜೀನ್ಸ್ ನಂತಹ ಕಾರ್ಯಕ್ರಮಗಳು ರೂಪುಗೊಂಡಿವೆ. ಮನುಷ್ಯ ಸಂಬಂಧಗಳ ವಿಷಯದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿರುವ ನಾವು ಇಂಥ ದುಸ್ಫಿತಿಗೆ ತಲುಪಿದ್ದು ಮಾತ್ರ ಒಂದು ಸಾಮಾಜಿಕ ದುರಂತ.

ಕುಟುಂಬದ ಸಂಬಂಧಗಳಲ್ಲಿ ತಂದೆ-ತಾಯಿ-ಮಕ್ಕಳ ಬಂಧ ಗಾಢವಾದುದು ಮತ್ತು ಮಧುರವಾದುದೂ ಹೌದು. ತಾಯಿ ತನ್ನ ಎಲ್ಲಾ ಸುಖಗಳನ್ನು ಮರೆತು ಬರೀ ಕಷ್ಟಗಳನ್ನೇ ಉಂಡು ಮಕ್ಕಳಿಗೆ ಜನ್ಮ ನೀಡಿ ಅವರಿಗೆ ಒಂದು ಭವಿಷ್ಯ ರೂಪಿಸುವಲ್ಲಿ ಶ್ರಮಿಸುತ್ತಾಳೆ. ಅಳು ರೂಪದ ಮಗುವನ್ನು ಸ್ವತಂತ್ರ ಜೀವನ ನಡೆಸುವ ವ್ಯಕ್ತಿಗಳಾಗಿ ರೂಪಿಸುವಲ್ಲಿ ತಾಯಿಯ ಪಾತ್ರ ಹಿರಿದು. ಈ ತಾಯಿಯ ಜವಾಬ್ದಾರಿಗೆ ತಂದೆಯು ಕೈಕೊಡಿಸಿದ್ದಾರೆ. ಇಂಥ ಕಾರಣಕ್ಕಾಗಿಯೇ ತಾಯಿ-ತಂದೆಗೆ ಕುಟುಂಬದಲ್ಲಿ ದೊಡ್ಡ ಗೌರವ. ಮಕ್ಕಳಿಗಂತೂ ಮಾತಾಪಿತರೆಂದರೆ ದೇವರು.

ತಂದೆಯ ನೆನೆದರೆ ತಂಗೂಳು ಬಿಸಿಯಾಯ್ತು
ಗಂಗಾದೇವಿ ನನ್ನ ಹಡೆದವ್ವು | ನೆನೆದರೆ
ಮಾಸಿದ ತಲೆ ಮಡಿಯಾಯ್ತು |

ತಾಯಿ-ತಂದೆಯರ ಶಕ್ತಿ ಮತ್ತು ಪಾತ್ರಗಳೆರಡನ್ನೂ ಮೇಲಿನ ತ್ರಿಪದಿ ಚನ್ನಾಗಿಯೇ ಸ್ವಷ್ಟಪಡಿಸುತ್ತದೆ. ಇಲ್ಲಿಯೇ ಸ್ವಷ್ಟಪಡಿಸಿಕೊಳ್ಳಬೇಕಾದ ಸಂಗತಿ ಎಂದರೆ ತಂದೆ-ತಾಯಿಯರಲ್ಲಿ ತಾಯಿಗೆ ಗೌರವ ಹೆಚ್ಚು

ಕಾಸಿಗೆ ಹೋಗಾಕ ಏಸೋಂದು ದಿನ ಬೇಕು
ತಾಸೋಶ್ರಾದಿ ತವರಾಗೆ । ಕಾಸಿ ಕುಂಪವೈ
ಹಡದಪ್ಪೆ

ಈ ಪದ್ಯ ತಾಯಿಗೆ ಮಕ್ಕಳು ಕೊಡುವ ಗೌರವದ ಅಂತಿಮ ಹಂತ. ಹೀಗೆ ತಂದೆ-ತಾಯಿಯರನ್ನು ದೇವರೆಂದು ಕಾಣಿವ ಪರಂಪರೆಯಲ್ಲಿ ತಂದೆ-ತಾಯಿಯರು ಕೂಡ ತಮ್ಮ ಪಾತ್ರವನ್ನು ಸರಿಯಾಗಿಯೇ ನಿರ್ವಹಿಸಿದ್ದಾರೆ. ಮಕ್ಕಳಿಗೆ ಕೊಡಬೇಕಾದ ಗೌರವ, ಅವರನ್ನು ಭವಿಷ್ಯದ ಪ್ರಜಾರಾಗಿ ರೂಪಿಸುವ ಜವಾಬ್ದಾರಿಯನ್ನು ಹೊತ್ತು ಮುನ್ನಡೆದ ಬಗೆ ಅನುಕರಣೀಯ. ಇನ್ನು ಕುಟುಂಬದಲ್ಲಿ ಅಣ್ಣ ತಮ್ಮ ತಂಗಿಯರ ಸಂಬಂಧಗಳು ಮಧುರ. ಇವರ ನಡುವಿನ ನಂಟು ಅತೀ ವಿಶಿಷ್ಟ, ಪರಸ್ಪರ ಒಬ್ಬರಿಗೊಬ್ಬರು ಸಹಕಾರ, ಬೆಂಬಲದೊಂದಿಗೆ ಆತ್ಮವಿಶ್ವಾಸದ ಬದುಕನ್ನು ಕಟ್ಟಿಕೊಂಡಿದ್ದಾರೆ.

ಹೆಣ್ಣೆನ ಜನುಮಕೆ ಅಣ್ಣ-ತಮ್ಮರು ಬೇಕು
ಬೆನ್ನು ಕಟ್ಟಿಪರು ಸಫ್ರೆಯೋಳಗೆ ಸಾವಿರ ।
ಹೊನ್ನು ಕಟ್ಟಿಪರು ಉಡಿಯೋಳಗೆ ॥ ಎಂದು ತಂಗಿ ಹೇಳಿದರೆ ಅಣ್ಣ ‘ತನ್ನ ತಂಗಿ ನಡೆದರೆ ರುದ್ರನ ತೇರು ಎಳೆದಂತೆ’ ಎಂದು ಭಾವಿಸುತ್ತಾಳೆ. ತಂಗಿಯ ಮದುವೆಯ ನಂತರ ಅವಳನ್ನು ಗಂಡನ ಮನೆಗೆ ಕಳುಹಿಸುವಾಗಿ ತಂದೆ-ತಾಯಿಯಪ್ಪೆ ದುಃಖ ಪಡುವವರು ಅಣ್ಣ-ತಮ್ಮಂದಿರು. ತಂಗಿಯ ಅಥವಾ ಅಕ್ಕನ ಗಂಡನ ಮನೆ-ತವರು ಮನೆ ಸಂಬಂಧಗಳನ್ನು ಮುನ್ನಡೆಸುವವರು ಇವರೆ. ಈ ಹಿನ್ನೆಲೆಯಲ್ಲಿ ಕನ್ನಡ ಜನಪದ ಸಾಹಿತ್ಯದಲ್ಲಿ ವಿಘುಲವಾದ ವಿವರಗಳು ದಾಖಿಲಾಗಿವೆ. ಈ ಎಲ್ಲಾ ಸಂಗತಿಗಳು ಬದುಕಿನ ಕೌಟುಂಬಿಕ ಸಂಬಂಧಗಳಿಗೆ ಆದರ್ಶಪೂರ್ಯವಾಗಿವೆ.

ಕುಟುಂಬದಲ್ಲಿ ಸತಿ-ಪತಿಯರ ಪಾತ್ರ ಹಿರಿದು. ಅವರ ನಡುವಿನ ಸಂಬಂಧದ ಸ್ವರೂಪ ಕುಟುಂಬದ ನೆಮ್ಮೆದಿಗೆ ಕಾರಣವಾಗುತ್ತದೆ. ಸತಿ-ಪತಿಯರ ಸಂಸಾರ ಒಂದು ಸಾಗರ ಅದನ್ನು ಜನಪದ ತ್ರಿಪದಿಯೊಂದು ಹೀಗೆ ವಿವರಿಸುತ್ತದೆ.

ಸಂಸಾರವೆಂಬುದು ಸಾಗರ ಹೋಳಿಯಪ್ಪ
ಕಾಸ ಬಲ್ಲವಗ ಎದಿಯುದ್ದು । ಗಳಿರಾಮ
ಓದು ಬಲ್ಲವನ ಕೈಲಾಸಾ॥

ಇಂಥ ಸಂಸಾರದಲ್ಲಿ ಪ್ರಮುಖ ಪಾತ್ರಗಳಾದ ಸತಿ-ಪತಿಗಳು ಹಲವಾರು ಸರಸ-ವಿರಸದ ಸಂದರ್ಭಗಳನ್ನು ಎದಿರುಗೊಳ್ಳುತ್ತಾರೆ. ಸಿಟ್ಟಿ, ಮುನಿಸು ರಾಜೀ-ಸಂಧಾನಗಳು ನಡೆಯುತ್ತಲೇ ಇರುತ್ತವೆ. ಇಂಥ ಇವರ ಜಗತ್ಗಳೆಲ್ಲ ‘ಗಂಡ - ಹೆಂಡಿರ ಜಗತ ಉಂಡು ಮಲಗುವ ತನಕ ಎಂಬಂತೆ ಕ್ಷಣಿಕ. ಹಾಗಾಗಿ ಇವರ ನಡುವಿನ ಭಾಂಧವ್ಯ ನುಮಧುರವಾದುದು. ಪರಸ್ಪರ ಪ್ರೀತಿ-ವಿಶ್ವಾಸಗಳಿಂದ ಕೂಡಿದ ಕೌಟುಂಬಿಕ ವಾತಾವರಣ ಇರುವುದರಿಂದಾಗಿ ಇಡೀ ಕುಟುಂಬದ ವಾತಾವರಣ ಆರೋಗ್ಯಮೂರ್ಖವಾಗಿರುತ್ತದೆ. ಇವರ ನಡುವಿನ ಸಂಬಂಧಗಳ ಸ್ವರೂಪ ಎಂಥದ್ದು ಎಂದರೆ ಹೆಂಡತಿ ಹೇಳುತ್ತಾಳೆ :

ಕೂಲಿ ಮಾಡಿದರೇನು ಕೋರಿ ಹೋತ್ತರೇನು?
ನಮಗೆ ನಮರಾಯ ಬಡವೇನಾ ಬಂಗಾರ
ಮಾಲು ಇದ್ದಾಂಗ ಮನಯಾಗ ॥

ಇದಕ್ಕೆ ಪ್ರತಿಯಾಗಿ ಗಂಡ
ಕಮಲದ ಹೂ ನಿನ್ನ ಕಾಣದೆ ಇರಲಾರೆ
ಮಲ್ಲಿಗೆ ಮಾಯ ಬಿಡಲಾರೆ । ಕೇದಿಗೆ

ಗರಿ ನಿನ್ನನಗಲಿ ಇರಲಾರೆ ಎನ್ನುತ್ತಾನೆ.

ಓಗೆಯೇ ಜನಪದ ಸಮಾಜದ ಕೌಟಿಂಬಿಕ ಸಂಬಂಧಗಳು ಅತ್ಯಂತ ಆಳವಾದ ನೆಲೆಗಳನ್ನು ಹೊಂದಿವೆ. ಈ ಸಂಬಂಧಗಳ ಅನೇಕ ರೂಪಗಳು ಗಮನಾರ್ಹವಾದವುಗಳಾಗಿವೆ.

ಕನ್ನಡ ಜನಪದ ಸಮಾಜದ ಶೈಷ್ವತೆ ಇರುವುದು ಬರಿ ರಕ್ತ ಸಂಬಂಧದ ನೆಲೆಗಳಲ್ಲಿ ಮಾತ್ರವಲ್ಲ. ಅದರಾಚೆಗಿನ ಸಂಬಂಧಗಳ ಸ್ವರೂಪದಲ್ಲಿ ಕುಟುಂಬದ ಹೋರಿಗಿನ ಅನೇಕ ವ್ಯಕ್ತಿ-ಸಮೂಹಗಳನ್ನು ತಮ್ಮ ರಕ್ತ ಸಂಬಂಧದ ವಾಚಕಗಳಲ್ಲಿಯೇ ಕರೆಯುವುದು ರೂಢಿ. ಅಮ್ಮೆ, ಚಿಕ್ಕಮ್ಮೆ, ಚಿಕ್ಕಪ್ಪ, ಮಾವ, ಭಾವ, ಸೋಸೆ, ಅತ್ತೆ, ಇತ್ಯಾದಿ ವಾಚಕಗಳಿಂದ ಎಲ್ಲಾ ಮನುಷ್ಯರ ಸಂಬಂಧಗಳನ್ನು ಬಿಗಿದು ಕಟ್ಟುವ ಇವರ ಬದುಕಿನ ಪರಿ ಅದ್ಭುತವಾದುದು. ಈ ವಿಸ್ತಾರತ ಕೇವಲ ಉರಿಗೆ, ಪ್ರದೇಶಕ್ಕೆ ಜಾತಿಗೆ ಮಾತ್ರ ಸಂಬಂಧಿಸಿದ್ದಲ್ಲ. ಅದರಾಚೆಗೆ ಧರ್ಮದ ವ್ಯಾಪ್ತಿಗೂ ವಿಸ್ತರಿಸಿಕೊಳ್ಳುತ್ತದೆ. ಮುಸ್ಲಿಂರನ್ನು ಶ್ರೀಯನ್ನರನ್ನು ಕನ್ನಡ ಜನಪದ ಚಿಕ್ಕಪ್ಪ, ದೊಡ್ಡಪ್ಪ, ಮಾವ, ಅಣ್ಣಿ, ತಮ್ಮ, ಅಕ್ಕ, ಚಿಕ್ಕಮ್ಮೆ ಮೊದಲಾದ ವಾಚಕಗಳಿಂದ ಕರೆಯುವುದನ್ನು ಕಂಡರೆ ಕನ್ನಡ ಜನಪದರ ಸಂಸ್ಕೃತಿಯ ಮಾನವೀಯ ಸಂಬಂಧಗಳ ಸ್ವರೂಪಗಳ ದರ್ಶನವಾಗುತ್ತದೆ. ಇಂಥ ಸಂದರ್ಭಗಳನ್ನು ಗಮನಿಸಿದಾಗ ಈ ಬದುಕಿನ ಉದಾರ ಮಾನವೀಯತೆ ಎಂಥದ್ದು ಎಂಬುದು ಮನವರಿಕೆಯಾಗುತ್ತದೆ.

ಸಮಾನತೆಯ ಕಲ್ಪನೆ

ಕನ್ನಡ ಜನಪದ ಸಮಾಜದ ಬಹುಮುಖ್ಯ ಆಯಾಮಗಳಲ್ಲಿ ಸಮಾನತೆಯ ಆಶಯವೂ ಒಂದು. ಈ ಸಮಾಜದ ರಚನೆಯನ್ನು ಕಂಡರೆ ಅದನ್ನು ಸಮಾಧಿಕ್ರಿಯಾಪಿಸಿ ಅನೇಕ ಸಂಗತಿಗಳು ದೊರೆಯುತ್ತವೆ. ಇಲ್ಲಿ ಮುಖ್ಯವಾಗಿ ಗಮನಿಸಬೇಕಾದುದೆಂದರೆ ಆಧುನಿಕ ವಿದ್ಯಾಮಾನಗಳು ನಮ್ಮ ಪಾರಂಪರಿಕ ಜೀವನಕ್ರಮಗಳನ್ನು ಪ್ರಭಾವಿಸುವವರೆಗೂ ತಾನು ಬದುಕಿ ಮತ್ತೊಬ್ಬರಿಗೂ ಬದುಕುಲು ಅವಕಾಶ ಮಾಡಿಕೊಡಬೇಕನ್ನುವ ಸಮಾನತೆಯ ಭಾವ ರೂಢಿಯಲ್ಲಿದ್ದಿತ್ತು. ಜಾತಿಯನ್ನು ಮೋಷಿಸಿ ಬೆಳೆಸಿದ ವ್ಯಾದಿಕ ಧರ್ಮದ ಮನೋಭಾವಗಳಿಗೆ ವಿರುದ್ಧವಾಗಿ ಜನಪದ ಧರ್ಮದ ಸಮಾಜದಲ್ಲಿ ಮೇಲು ಜಾತಿ, ಕೆಳಜಾತಿ, ಹಿಂದೂ, ಮುಸ್ಲಿಂ ಎನ್ನುವ ಯಾವುದೇ ರೀತಿಯ ಭೇದ-ಭಾವಗಳಿಲ್ಲದೆ ಎಲ್ಲರೂ ಸಮಾನರಾಗಿ ಸಾಮರ್ಸ್ಯದ ಬದುಕನ್ನು ಬದುಕುವ ಕ್ರಮವನ್ನು ಕಾಣಬಹುದು. ಕನಾರ್ಕಿಕದ ಮೊಹರಂ ಹಬ್ಬದಲ್ಲಿ ಹಾಡಲ್ಪಡುವ ಹಾಡುಗಳು ಅಂಥ ಸಂದೇಶವನ್ನು ಸಾಕಾರಗೊಳಿಸುತ್ತವೆ. ದಗಾರಗಳಲ್ಲಿ ಸಕ್ಕರೆ ಓದಿಸಿಕೊಂಡು ಬರುವ ಹಿಂದೂಗಳು, ದೇವಸ್ಥಾನಗಳಿಗೆ ಪೂಜೆ ಮಾಡಿಸಿ ಕ್ರೈಸ್ತ ಮುಗಿಯುವ ಮುಸಲ್ಮಾನರು ಇಂದಿಗೂ ನಮ್ಮ ಸಮಾಜಗಳಲ್ಲಿ ಇರುವುದನ್ನು ಕಂಡರೆ ಕನ್ನಡ ಜನಪದ ಸಮಾಜದ ಸಮಾನತೆಯ ಕಲ್ಪನೆ ಇನ್ನಷ್ಟು ಸ್ವಷ್ಟವಾಗುತ್ತದೆ. ಸಾವಳಿಗ ಮತ, ಶಿರಹಟ್ಟಿಯ ಪಕೀರಸ್ತಾಮಿ, ಶಿಶುನಾಳ ಶರೀರ, ಬಾಬಯ್ಯನ ಜಲ್ಲಿಗಳು, ಅಲಾವಿ ಕುಣಿತಗಳು, ಉರುಸುಗಳು, ದೀವಳಿಗ ದಂಡ ಉರಾಡುವುದು, ಅಂಟಿಕೆ-ಪಂಟಿಕೆ ಸಂಪ್ರದಾಯದ ಜ್ಯೋತಿ ನೀಡುವ ಶ್ರೀಯೆಗಳಿಲ್ಲವೂ ಕನ್ನಡ ನೆಲದ ಸಂಸ್ಕೃತಿಯಲ್ಲಿ ಕಂಡುಬರುವ ಮತೀಯ ಸೌಹಾದರ್ಶತೆಗೆ ಸಾಕ್ಷಿಗಳಾಗಿವೆ. ಮತೀಯ ಕಲ್ಪನೆಗಳ ಹೋರತಾಗಿ ಬದುಕಿನ ಸಾಮಾನ್ಯ ಜೀವನದ ಸಂದರ್ಭದೊಳಗೂ ಸೌಹಾದರ್ಶ ಜೀವನಕ್ಕೆ ಹಂಬಲಿಸಿದ ರೀತಿಗೆ ಈ ಕೆಳಗಿನ ಶ್ರೀಪದಿ ಒಂದು ಅತ್ಯಾತ್ಮ ಉದಾಹರಣೆ.

ಭಾಗಾದಿ ಬಲಕಿರಲಿ ವೈದಿ ತಾ ಎಡಕಿರಲಿ ।

ಚಾಡಿಕಾರರ ಮನೆಯು ಎದುರಿರಲಿ । ಬಲಭೀಮಾ

ದೇವ ನನ ಮ್ಯಾಲ ದಯವಿರಲಿ ॥

ಇಂಥ ಸರ್ವಸಮಾನತೆಯ ಸಮಾಜದ ಹಿನ್ನೆಲೆಯಿರುವ ನಮ್ಮ ಸಮಾಜ ಇಂದಿಗೆ ಅಶ್ವಂತ ಸ್ಥಿರ ಶಿಕ್ಷಿತೆಗೆ ತಲುಪಿರುವುದು ದೊಡ್ಡ ದುರಂತ.

ಸಮಷ್ಟಿ ಪ್ರಜ್ಞಾ

ಕನ್ನಡ ಜನಪದ ಹೋಕೆದ ಬಹುಮುಖ್ಯ ಧೈಯ ‘ತಿದ್ಯುಂಡು ಬಂದ್ಯ ಕರ್ಹೋಂಡು ಉಳ್ಳ’ ಬದುಕಿನ ಕಷ್ಟ ಸುಖಗಳಲ್ಲಿ ಯಾವುದಾದರೂ ಸರಿ ಸಾಮೂಹಿಕವಾಗಿ ಅನುಭವಿಸಬೇಕೆಂಬುದು ಇಲ್ಲಿಯ ಮೌಲ್ಯ ಇಲ್ಲಿ ಏಕ ವ್ಯಕ್ತಿ ಪಾಲ್ಯಾಳ್ಯಾವಿಕೆ, ಏಕ ವ್ಯಕ್ತಿ ದೃಷ್ಟಿ ಬಹಳ ಕಡಿಮೆ. ಕನ್ನಡ ಜನಪದ ಸಾಹಿತ್ಯ ಕಲೆ, ಆರಾಧನೆ, ಆಚರಣಗಳಲ್ಲಿ ಈ ದೃಷ್ಟಿ ಪ್ರಧಾನವಾಗಿ ಗೋಚರಿಸುತ್ತದೆ. ಮುಖ್ಯವಾಗಿ ಇವರ ಬದುಕಲ್ಲಿ ಖಾಸಗಿ ಆಷಿಯ ಕಲ್ಪನೆಯೇ ಇಲ್ಲ. ಎಲ್ಲವೂ ಸಾಮೂಹಿಕ ಅಧವಾ ಸಾರ್ವಜನಿಕ ಆಷಿಯೆ. ನನ್ನರು ಎನ್ನುವುದು ಅಪರಾಧ ಎಂದು ಭಾವಿಸಿದ ಇವರು ಇರುವುದೆಲ್ಲವೂ ನಮ್ಮದು ಎಂದುಕೊಳ್ಳುತ್ತಾರೆ.

ಕನ್ನಡ ಜನಪದ ತ್ರಿಪದಿ ಸಾಹಿತ್ಯದಲ್ಲಿ ದೊರೆಯುವ ಎರಡು ತ್ರಿಪದಿಗಳನ್ನು ಇಲ್ಲಿ ಉಲ್ಲೇಖಿಸಿದರೆ ಜನಪದರ ಸಮಷ್ಟಿ ಪ್ರಜ್ಞಾ ಎಂತಹದ್ದು ಎಂಬುದು ಅರಿವಾಗುತ್ತದೆ.

ಸುಕ್ರಾರದ ದಿನ ಸುಕದ ಸ್ಯಾವಿಗೆ ಮಾಡಿ |
ಅಕ್ಷ ದ್ಯಾಮವಾಗೆ ಎಡಮಾಡಿ | ಬೇಡಿದೆ |
ಸುತ್ತೇಳು ಬಳಗ ಸುಖವಿರಲಿ ||

‘ಅಚಾರಕೆ ಅರಸಾಗು ನೀತಿಗೆ ಪ್ರಭುವಾಗು |
ಮಾತಿನಲಿ ಚೂಡಾಮಣಿಯಾಗು | ನನ ಕಂಡ |
ಜ್ಯೋತಿಯೇ ಆಗು ಜಗಕೆಲ್ಲ’

ಇಲ್ಲಿನ ಮೊದಲ ಪದ್ಯದಲ್ಲಿ ದೇವರಿಗೆ ಮೂರೆ ಸಲ್ಲಿಸಿ ಪ್ರಾರ್ಥಿಸುವ ಸಮಯದಲ್ಲಿ ವ್ಯೇಯುಕ್ತಿಕವಾಗಿ ನನಗೆ ಮಾತ್ರ ಒಳ್ಳೆಯದನ್ನು ಮಾಡು ಎಂದು ಬೇಡದೆ ‘ಸುತ್ತೇಳು ಬಳಗ ಸುಖವಿರಲಿ’ ಎಂಬುದಾಗಿ ಬೇಡವುದರ ಮೂಲಕ ತಮಗಿರುವ ಸಮಷ್ಟಿ ಹಿತದ ಮನೋಭಾವನೆಯನ್ನು ಕಾಣಿಸುತ್ತಾರೆ. ಇನ್ನೂ ಎರಡನೇ ಪದ್ಯದಲ್ಲಿ ತಾಯಿ ತನ್ನ ಮಗು ಮುಂದೇನಾಗಬೇಕು ಎಂಬ ಕನಸನ್ನು ತನ್ನ ಎದೆ ಹಾಲಿನ ಜೊತೆಗೆ ಮಗುವಿಗೆ ಉಣಿಸುತ್ತಾ ಮಗನೇ ನೀನು ಮತ್ತು ನಿನ್ನ ಕುಟುಂಬವನ್ನು ಮಾತ್ರ ಬೆಳಗುವಂತಹ ದೀಪ ಮಾತ್ರವಾಗದೆ ‘ಜ್ಯೋತಿಯೇ ಆಗು ಜಗಕೆಲ್ಲ’ ಎಂದು ಹರಸುವ ತಾಯಿಯ ಭಾವನೆಯಲ್ಲಿ ವ್ಯಕ್ತಿಗತ ಹಿತವನ್ನು ಮೀರಿದ ಸಮಷ್ಟಿಯ ಹಿತ ಕಾಣುತ್ತದೆ. ಹಾಗಾಗಿಯೇ ಒಟ್ಟಾದರೆ ನಾವು ನಿಲ್ಲತ್ತೇವೆ. ಒಡೆದರೆ ಬಿದ್ದು ಹೋಗುತ್ತೇವೆ ಎನ್ನುವ ಅರಿವು ಪ್ರಧಾನವಾಗಿದೆ. ಅನೇಕ ಜನಪದ ಸಂಪ್ರದಾಯ-ಆಚರಣಗಳಲ್ಲಿ ಸಮಾಹ ಪಾಲ್ಯಾಳ್ಯಾವಿಕೆ ಬಹುಮುಖ್ಯ ಲಕ್ಷಣವಾಗಿದೆ. ಸಾಂಸ್ಕೃತಿಕ ನಾಯಕ-ನಾಯಕಿಯರೂ ಕೂಡ ತಮ್ಮ ಹೋರಾಟ ನಡೆಸಿದ್ದ ತಮಗಾಗಲಿ, ತಮ್ಮ ಕುಟುಂಬಕ್ಕಾಗಲಿ ಅಲ್ಲ ಬದಲಿಗೆ ಅವರನ್ನು ಒಳಗೊಂಡಂತೆ ಇಡೀ ಸಮಾಹದ ಹಿತಕ್ಕೆ. ಅದಕ್ಕಾಗಿಯೇ ಅವರು ಇಡೀ ಸಮುದಾಯದ ದೃವವಾಗುತ್ತಾರೆ.

ಶ್ರೀಪ್ರಧಾನ ಮೌಲ್ಯಗಳು

ಕನ್ನಡ ಜನಪದ ಸಂಸ್ಕೃತಿಯ ಪರಂಪರೆಯಲ್ಲಿ ಹೆಣ್ಣಿಗೆ ಬಹು ಮಹತ್ವದ ಸಾಫಾನವಿದ್ದು ಕೆಲವೊಮ್ಮೆ ಗಂಡಿಗಿಂತ ಹೆಚ್ಚಿನ ಮಾನ್ಯತೆಗೆ ಒಳಗಾಗಿರುವುದನ್ನು ಕಾಣಬಹುದು. ಇದಕ್ಕೆ ಕಾರಣ ಅವಳಿಗಿರುವ ಉತ್ಪಾದಕತೆಯ ಶಕ್ತಿ ಯಾವುದೇ ಸಂಸ್ಕೃತಿಯ ಮೂಲದಲ್ಲಿ ಇದೇ ಗುಣ ಇರಲಿಕ್ಕೆ ಸಾಧ್ಯ. ಯಾರಲ್ಲಿ ಉತ್ಪತ್ತಿಮಾಡುವ ಶಕ್ತಿ-ಸಾಮಥ್ಯ ಇರುತ್ತದೆಯೋ ಅವರಿಗೆ ಸಮಾಜದಲ್ಲಿ ವಿಶೇಷ ಗೌರವ-ಸಾಫಾನಮಾನಗಳು ಇರುತ್ತವೆ. ಹಲವಾರು ವರ್ಷಗಳಿಂದ ನಮ್ಮ ಸಾಮಾಜಿಕ ವ್ಯವಸ್ಥೆಯೊಳಗೆ ಮುಹಿಳೆಯ ಶಕ್ತಿ ಮತ್ತು ಸಾಫಾತಂತ್ರಾವನ್ನು ಹರಣ ಮಾಡುತ್ತಾ ಬರಲಾಗಿದೆ. ಇದರ ಪರಿಣಾಮವಾಗಿ ಹೆಣ್ಣಿ ಎಂದರೆ ಸಮಾಜದ ದ್ವಿತೀಯ ದರ್ಜೆಯ ಪ್ರಜೆ ಎಂಬಂತಾಗಿದೆ. ಗಂಡಿಗಿಲ್ಲದ ಅನೇಕ ನಿರ್ಬಂಧಗಳನ್ನು ಈಕೆಯ ಮೇಲೆ ಹೊರಿಸಲಾಗಿದೆ. ಇದು ಯಾವ ದೃಷ್ಟಿಯಲ್ಲಿ ಸರಿಯಲ್ಲ ಎಂಬುದನ್ನು ಈಗಾಗಲೇ ಬಹುಪಾಲು ಜನ ಒಪ್ಪಿದ್ದಾರೆ. ಜರಿತ್ತೇಯ ಗತಿಯಲ್ಲಿ ಯಾತಕ್ಕಾಗಿ ಈ ತರಹದ ಪಲ್ಲಟಗಳಾದವು ಎಂಬುದರ ಬಗ್ಗೆಯೂ ಶೋಧನೆಗಳನ್ನು ನಡೆಸಲಾಗಿದೆ. ಇಂಥ ಶೋಧನೆಗಳಿಂದ ತಿಳಿದು ಬಂದಿರುವುದೇನೆಂದರೆ ಕಾಲದ ಚಲನೆಯಲ್ಲಿ ದುಡಿಮೆಯ - ಆರ್ಥಿಕ ಶಕ್ತಿಯ ಕೇಂದ್ರವಾಗಿದ್ದ ಮುಹಿಳೆಯನ್ನು ಪುರುಷನ ಸರ್ವಾರ್ಥಿಕಾರದ ಮನೋಭಾವ ಮೂಲಿಗುಂಪಾಗಿಸಿದೆ. ಆಧುನಿಕ ಕಾಲಕ್ಕೆ ಬರುತ್ತಿದ್ದ ಹಾಗೆಯೇ ಈ ಪ್ರಕ್ರಿಯೆ ಅತ್ಯಂತ ಸೂಕ್ಷ್ಮವಾಗಿ ಆಳವಾಗಿ ಬೇರೂರಿ ತನ್ನ ಕೆಲಸವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ.

ಈಗಾಗಲೇ ಹೇಳಿದಂತೆ ಜನಪದ ಸಂಸ್ಕೃತಿಯಲ್ಲಿ ಹೆಣ್ಣಿ ಸಮಾನ ಉತ್ಪತ್ತಾತ್ಮಕ ಘಟಕ. ‘ಹೆಣ್ಣಿನ್ನು, ಗೋವನ್ನು, ಬ್ರಾಹ್ಮಣನನ್ನು ಕೊಲ್ಲಬಾರದು’ ಎಂಬ ಇವೊತ್ತಿನ ತಿಷ್ಣಧಾರೆಗಳ ನಾಣ್ಯದಿ ಜನಪದ ಸಮಾಜದಲ್ಲಿ ಒಂದು ನಂಬಿಕೆ ಮತ್ತು ನಡಾವಳಿ. ಇದರಲ್ಲಿ ಅವೈದಿಕ ವಿರೋಧಿ ನೀತಿಗಳಿವೆ ಎಂಬುದನ್ನು ಅರಿತು ನೋಡುವುದಾದರೆ ಹೆಣ್ಣಿ-ಗೋವಗಳನ್ನು ಹೋಲಿಸಿ ನೋಡಿರುವುದರಲ್ಲಿ ಅರ್ಥವಿದೆ. ಕೃಷ್ಣ-ಪಶುಪಾಲನೆಯ ಸಾಂಸ್ಕೃತಿಕ ಹಿನ್ನೆಲೆಯಿರುವ ಈ ಪರಂಪರೆಗಳು ಹೆಣ್ಣಿನ್ನು ಉತ್ಪತ್ತಿಯ ಮೂಲ ಸಾಧನವಾಗಿ ಕಂಡಿರುವುದರಲ್ಲಿ ವಿಶೇಷವೇನೂ ಇಲ್ಲ. ಗಂಡಿನಂತೆಯೇ ಕೆಲವೊಮ್ಮೆ ಗಂಡಿಗಿಂತಲೂ ಮಿಗಿಲಾಗಿ ಕೃಷ್ಣ ಹಾಗೂ ಮತ್ತಿತರ ಮೂಲ ವೃತ್ತಿಗಳಲ್ಲಿ ಮುಹಿಳೆ ದುಡಿದಿದ್ದಾಳೆ. ಸಾಮಾನ್ಯ ಜನರು ಹೆಣ್ಣಿನ್ನು ಕೊಲ್ಲಬಾರದು ಎಂಬಲ್ಲಿ ಆರ್ಥಿಕ ಶಕ್ತಿಯ ಸಂರಕ್ಷಣೆಯೇ ಆಗಿರುವುದನ್ನು ಗಮನಿಸಬೇಕು.

ಈ ಸಮಾಜದೊಳಗೆ ಹೆಣ್ಣಿಗೆ ಹೆಚ್ಚಿನ ಪ್ರಾಮುಖ್ಯತೆ ಬರುವುದಕ್ಕೆ ಇರುವ ಮತ್ತೊಂದು ಕಾರಣ ಸಂತಾನ ಅಭಿವೃದ್ಧಿಯದು. ಆದಿಮಾನವನ ಆರಂಭದ ದಿನಗಳಲ್ಲಿ ಮತ್ತಿತರ ಕೇವಲ ಮುದ್ದಿನ ಜೀವಗಳಲ್ಲ. ಬದಲಿಗೆ ದುಡಿಮೆಯ ಶಕ್ತಿಗಳು. ಇಂಥ ಶಕ್ತಿಗಳಿಗೆ ಜನ್ಮ ನೀಡಿದಕ್ಕಾಗಿಯೇ ಮುಹಿಳೆಗೆ ಮಹತ್ವ ಸಾಫಾನ. ಭೂಮಿ ಕೂಡ ಘಲ ನೀಡುವ ತಾಣ. ಇದನ್ನು ಮನಗಂಡ ಮಾನವ ಭೂಮಿ ಮತ್ತು ಹೆಣ್ಣಿನ್ನು ಸಾಮ್ಯತೆಯ ದೇವತೆಗಳಿಂತ ಕಂಡಿದ್ದಾನೆ. ಇದಿಷ್ಟೆ ಅಲ್ಲ ಗಂಡಿನಂತೆ ಹಲವಾರು ಕೆಲಸಗಳಲ್ಲಿ ಭಾಗಿಯಾಗುವ ಮುಹಿಳೆ ಒಮ್ಮೊಮ್ಮೆ ಗಂಡಿನಷ್ಟೇ ಶಕ್ತಿಶಾಲಿ. ಗಂಡನ್ನು ಅಷ್ಟೇ ಅಲ್ಲ ಉರನ್ನೂ ಕಾಪಾಡುವಷ್ಟು ಸಮರ್ಪಣಾಗಿರುತ್ತಾಳೆ. ಆ ಕಾರಣಕ್ಕಾಗಿಯೇ ದೇವತೆಗಳಾಗಿ ಪೂಜನೀಯರಾಗಿದ್ದಾರೆ. ಗ್ರಾಮ ಸಮಾಜದಲ್ಲಿ ಇಂದಿಗೂ ಪ್ರಜಕಾರ ವಿರುವ ಗ್ರಾಮ ದೇವತೆಗಳ ಸಂಖ್ಯೆ ಮತ್ತು ಸ್ವರೂಪವನ್ನು ಗಮನಿಸಿದರೆ ಈ ಅಂಶ ಸ್ವಷ್ಟವಾಗುತ್ತದೆ.

ಒಟ್ಟಾರೆ ಮುಹಿಳೆ ಆದಿಮಾನವನ ಆರಂಭಿಕ ದಿನಗಳಲ್ಲಿ ತನ್ನ ಶಕ್ತಿ ಸಾಮಥ್ಯ ಹಾಗೂ ಪಾತ್ರ ನಿರ್ವಹಣೆಯಲ್ಲಿ ಮಹತ್ವದ ಅಸ್ತಿತ್ವವನ್ನು ಸಾಫಿಸುವುದರ ಮೂಲಕ ಸಮಾನತೆಯ ಸಾಫಾನವನ್ನು ಪಡೆದಿದ್ದಳು. ಆದರೆ ಬರು ಬರುತ್ತಾ

ಮಹಿಳೆಯನ್ನು ಅಡುಗೆಮನೆಗೆ ಮಾತ್ರ ಸೀಮಿತ ಮಾಡಿದ್ದರಿಂದ ಹಿಂದಿನ ಸಾಫ್ನಮಾನ ಕಳೆದುಕೊಂಡು ಹಿನ್ನೆಲೆಗೆ ಸರಿಯುವಂತಾಯಿತು. ಈ ಕುರಿತಂತೆ ಸಾಕಷ್ಟು ಬೆಂತನೆಗಳು ನಡೆದಿದ್ದ ಅದರಿಂದ ಹೊರ ಬಂದ ಸಂದೇಶವಿಷ್ಟು; ಮೂಲ ವೃತ್ತಿ ಸಂಸ್ಕೃತಿಯಲ್ಲಿ ಹೆಣ್ಣು ದುರ್ಬಲೆಯಲ್ಲ. ಅವಳ ಎಲ್ಲಾ ಉತ್ಪಾದನೆಗಳು ‘ಮೂಲ-ಪಾವಿತ್ರ್ಯ’ ಮೂಚೆ, ವ್ಯಾಪಾರ, ಕ್ರೀಗಾರಿಕಾ ಸಂಸ್ಕೃತಿಗಳ ಮಟ್ಟಮೌಂದಿಗೆ ಅಂದರೆ ಎರಡನೇ ಹಂತದ ವೃತ್ತಿಗಳ ಉದಯದೊಂದಿಗೆ ಅವಳ ಪಾವಿತ್ರ್ಯ ಅವುಗಳಿಗೆ ವರ್ಗವಾಗಿ ತಾನು ಹಿಂದೆ ತಳಪಟಿದ್ದಾಳೆ. ಇ ಜನರೇಟ್ ಆಗಿ ಸೇವಕಿಯಾಗಿದ್ದಾಳೆ’.

ಆರ್ಥಿಕ ಆಯಾಮಗಳು

ಜನಪದ ಸಮಾಜಗಳಲ್ಲಿ ಆರಂಭದಿಂದಲೂ ಒಂದು ರೀತಿಯ ಆರ್ಥಿಕ ನೀತಿ ಇದ್ದೇ ಇತ್ತು. ಅದು ವಸ್ತುವಿನಿಮಯ ಪದ್ಧತಿ ಇರಬಹುದು. ಆಯಗಾರರ ಕಲ್ಪನೆ ಇರಬಹುದು. ಮುಯ್ಯ ತೀರಿಸುವ ಪದ್ಧತಿಗಳಿರಬಹುದು. ಈ ಸಮಾಜಗಳ ಆರ್ಥಿಕತೆಗೆ ಸೀಮಿತ ವ್ಯಾಪ್ತಿಯಿದ್ದು ಒಂದು ಸಮುದಾಯದ, ಒಂದು ಉರಿನ ಆಗತ್ಯತೆಯನ್ನು ಈಡೇರಿಸುವ ಉದ್ದೇಶವಿರುತ್ತಿತ್ತು. ಇಂಥ ಸ್ವರೂಪದಲ್ಲಿ ರೂಪತಳೆದಿದ್ದ ಜಾನಪದ ಆರ್ಥಿಕ ವ್ಯವಸ್ಥೆಯನ್ನು ಕುರಿತ ಸ್ವಾಷ ತಿಳಿವಳಿಕೆ ನಮಗೆ ಇಲ್ಲವಾಗಿದೆ. ಹಾಗಾಗಿಯೇ ಆರ್ಥಿಕತೆ ಎನ್ನುವುದು ಆಧುನಿಕ ಕಾಲದ ಫಲ ಎಂದು ತಪ್ಪಾಗಿ ಭಾವಿಸಲಾಗಿದೆ. ಇದರಿಂದ ಅಪಾಯಗಳಿಲ್ಲದ ಆರ್ಥಿಕತೆಯನ್ನು ಕಲ್ಪಿಸಿಕೊಳ್ಳುವುದು ನಮಗೆ ಕನಸಾಗಿದೆ. ಅಪಾಯವಿಲ್ಲದ ಆರ್ಥಿಕತೆಯನ್ನು ಗಮನಿಸಿ ಮರು ಅಳವಡಿಸಿ ಕೊಳ್ಳುವುದು ಇಂದಿನ ತುರ್ತು ಎನಿಸುತ್ತಿದೆ. ಕನ್ನಡ ಜನಪದಗಳ ಆರ್ಥಿಕತೆಯ ಪ್ರಮುಖ ಲಕ್ಷಣಗಳನ್ನು ಹೀಗೆ ಗುರುತಿಸಬಹುದು. ಪರಿಸರ ಸ್ನೇಹಿ ಕಾಯಕ ನಿಷ್ಠೆ, ಶ್ರಮ ಸಹಿತ ದುಡಿಮೆ, ಸಂಪತ್ತಿನ ವಿಕೇಂದ್ರೀಕರಣ, ವೃತ್ತಿ ಸಮಾನತೆ, ಸರಳ ಜೀವನ ಇವೇ ಮುಂತಾದವು. ಈ ಲಕ್ಷಣಗಳನ್ನು ಸಂಕ್ಷಿಪ್ತವಾಗಿ ವಿವರಿಸಿಕೊಳ್ಳಬಹುದು.

ಜನಪದರ ಆರ್ಥಿಕತೆ ಪ್ರಕೃತಿ ಕೇಂದ್ರಿತವಾದುದು. ಪರಿಸರ ಸ್ನೇಹಿಯಾದುದು. ಅಂದರೆ ತಾವು ಮಾಡುವ ಆರ್ಥಿಕ ಚಟುವಟಿಕೆಗಳಿಂದ ಪ್ರಕೃತಿಗೆ ಯಾವುದೇ ರೀತಿಯ ಹಾನಿಯುಂಟಾಗಬಾರದು ಎಂಬ ಭಾವನೆ ಇಲ್ಲಿ ಪ್ರಥಾನ. ಇವರು ಯಾವುದೇ ವೃತ್ತಿ ಮಾಡಿದಾಗಲೂ ಅಲ್ಲಿ ಅವರು ಬಳಸುವ ವಸ್ತುಗಳನ್ನು ಮರು ಸೃಷ್ಟಿ ಹಾಗೂ ಮರುಬಳಕೆಗೆ ಅನುಕೂಲವಾಗುವಂತೆ ಬಳಸುತ್ತಾರೆ. ಈ ಹೊತ್ತಿನ ರೀತಿ ಬಳಸಿ ಬಿಸಾಕುವ ‘ಗ್ರಜ ಚೆಟಿಜ ಮುಡಿಇವು’ ಕ್ರಮ ಇವರದಲ್ಲ. ಉದಾ: ಒಂದು ಮಡಿಕೆ ತೆಗೆದುಕೊಳ್ಳಿ ಅದನ್ನು ಮೊದಲು ಅಡಿಗೆ ಮಾಡಲು, ನೀರು ತುಂಬಲು ಬಳಸುತ್ತಾರೆ. ಬಳಸುತ್ತಾ ಅದು ತೂತಾದಾಗ ಅದನ್ನು ಕಾಳು ತುಂಬಿಡಲು ಅಥವಾ ಏನನಾನ್ನಾದರೂ ವಸ್ತುಗಳನ್ನು ಸಂಗ್ರಹಿಸಿಡಲು ಬಳಕೆ ಮಾಡಲಾಗುತ್ತದೆ. ಕಾಳು-ಕಡ್ಡಿ ಸಂಗ್ರಹಿಸಲು ಆಗದಷ್ಟು ರಂದ್ರಗಳು ದೊಡ್ಡವುಗಳಾದರೆ ಅದನ್ನು ಹೊಲಿದಲ್ಲಿ ಬೆದರುಗೊಂಬೆ ಮಾಡಲು ಉಪಯೋಗಿಸುತ್ತಾರೆ. ಅದಕ್ಕೂ ಬರದಂತೆ ಜೂರು ಜೂರಾಗಿ ಒಡೆದರೆ ಮನೆಯ ಯಾರಾದರೂ ವೃತ್ತಿಗಳಿಗೆ/ಸದಸ್ಯರಿಗೆ ನಿವಾಳಿಸಿ ಎಸೆಯುವ ಶಾಸ್ತ್ರಕ್ಕೆ ಬಳಸುತ್ತಾರೆ. ಅದರ ನಂತರ ರೈತ ಮಹಿಳೆ ಶೇಂಗಾ ಕೆದರಲು ಬಳಸುತ್ತಾಳೆ. ಇದರ ನಂತರವೂ ಮಕ್ಕಳು ಜಿಕ್ಕ ಮಡಿಕೆ ಚೂರನ್ನು ತೂರಾ ಬಿಲ್ಲೆ ಆಟ ಆಡಲು ಬಳಸುತ್ತಾರೆ. ಇಂಥ ಅನೇಕ ಉದಾಹರಣೆಗಳನ್ನು ಇಲ್ಲಿ ಕಾಣಬಹುದಾಗಿದೆ. ಇದರಿಂದ ತೀಳಿದು ಬರುವ ಸಂಗತಿಗಳಿಂದರೆ ಜನಪದದ ಆರ್ಥಿಕತೆ ಮುಖ್ಯವಾಗಿ ಅವರ ವೃತ್ತಿಗಳು ಮತ್ತು ಸೇವಾ ಮನೋಭಾವಗಳ ತಳಹದಿಯ ಮೇಲೆ ರೂಪಗೊಂಡಿದ್ದ ಪ್ರಕೃತಿಗೆ ಖಾಸಿಗೊಳಿಸುವ ಅಥವಾ ಪ್ರಕೃತಿಯನ್ನೆ ನಾಶಗೊಳಿಸುವ ಯಾವುದೇ ಕೆಲಸಗಳು ಇಲ್ಲಿ ನಡೆಯುವಿಲ್ಲ.

ಜನಪದ ಆರ್ಥಿಕ ಜೀವನದಲ್ಲಿ ದೇಹ ಶ್ರಮವೇ ಜೀವಾಳ “ಕೂತು ತಿಂದರೆ ಕುಡಿಕೆ ಹೊನ್ನು ಸಾಲದು” ಎಂಬುದು ಇಲ್ಲಿನ ಪ್ರಥಾನ ನಂಬಿಕೆ. ಹಾಗಾಗಿ ಇವರಿಗೆ ದೇಹ ಬಗ್ಗಿಸಿ ಕೆಲಸ ಮಾಡುವುದು ಆನಂದದಾಯಕ ಕಾರ್ಯ. ಹೀಗೆ ದುಡಿಯಿದ್ದರೆ ಇವರಿಗೆ ಮೈನೋವು. ಹಾಗಾಗಿ ಜನಪದ ಬದುಕಿನೊಳಗೆ ದುಡಿಮೆ ಒಂದು ಬಹುದೊಡ್ಡ ಮೌಲ್ಯವಾಗಿದೆ. ಆದ್ದರಿಂದಲೇ ಮನುಷ್ಯನಾಗಿ ಹುಟ್ಟಿದವನಿಗೆ ಶ್ರಮವಿಲ್ಲದೆ ತಿಂದು ಜೀವಿಸುವುದು ಒಂದು ಅಪರಾಧ ಎಂಬುದು ಇಲ್ಲಿ ತಿಳುವಳಿಕೆ. ‘ಮಾಡಿದವ ಉಂಡ ಮಲಗಿದವ ಕೆಟ್ಟ’ ಎಂಬ ಅನುಭವ ಮಾತು ಮೆಲಿನ ಎಲ್ಲಾ ವಿಚಾರಗಳನ್ನು ಸರಿಯಾಗಿಯೇ ಪ್ರತಿಪಾದಿಸುತ್ತದೆ. ದೇಹ ಶ್ರಮ ಮಾನವನ ಉನ್ನತಿಗೆ ಉತ್ತಮ ಮೆಟ್ಟಿಲು ಎಂಬ ಸದಾಶಯದೊಂದಿಗೆ ತಮ್ಮ ಜೀವನ ಸಾಗಿಸುವ ಜನಪದರು ‘ಆಳಾಗ ಬಲ್ಲವ ಅರಸಾಗ ಬಲ್ಲ’ ಎಂಬುದನ್ನು ಬದುಕಿ ತೋರಿಸಿದ್ದಾರೆ. ಇಂಥ ಕಾರಣಗಳಿಂದಾಗಿಯೇ ಪರಂಪರೆಯಲ್ಲಿ ಬೆವರು ಸುರಿಸಿ ದುಡಿವ ಕುಟುಂಬ ಹಾಗೂ ವೃಕ್ಷಗಳಿಗೆ ದೊಡ್ಡ ಗೌರವವಿದೆ. ಆದರೆ ಈ ಮೌಲ್ಯ ನಂತರದ ದಿನಗಳಲ್ಲಿ ಬದಲಾಗಿರುವುದನ್ನು ಕಾಣುತ್ತಿದ್ದೇವೆ. ಬದಲಾದ ಕಾಲಮಾನದಲ್ಲಿ ಈ ಮೌಲ್ಯ ತಿರುವು-ಮುರುವು ಆಗಿದ್ದ ಕೂತು ತಿನ್ನುವ, ಬೆವರಿಲ್ಲದ ದುಡಿವ, ಬಿಳಿಕೊಳಪಟ್ಟಿಯ ಉದ್ಯೋಗಸ್ಥರಿಗೆ ಇಂದು ಇನ್ನಿಲ್ಲದ ಪ್ರಾಮುಖ್ಯತೆ ಸಿಕ್ಕಿಬಿಟ್ಟಿದೆ.

ದುಡಿಮೆಯ ಮೌಲ್ಯವಾಗಿದ್ದ ಜನಪದ ಸಮಾಜದೊಳಗೆ ದುಡಿಮೆಯ ಕ್ಷೇತ್ರಗಳು ಎಷ್ಟೊಂದು!?

ಉದಾ:

ಕೃಷಿಯಂಥ ಕ್ಷೇತ್ರವನ್ನೇ ನೋಡಿ ಇಲ್ಲಿ ಎಲ್ಲಾ ವಯೋಮಾನದ ವೃಕ್ಷಗಳಿಗೂ ದುಡಿಯುವ ಅವಕಾಶವಿದೆ. ಉಳಿಮೆ, ಬಿತ್ತನೆ, ಕಳೆತೆಗೆಯುವುದು, ಕಟ್ಟಾವು, ಕಣದ ಕೆಲಸಗಳು ಇತ್ಯಾದಿ. ಒಟ್ಟಾರೆ ಜನಪದರ ಸಂಸ್ಕೃತಿಯು ನಿಂತಿರುವುದೇ ಶ್ರಮದ ನೆರಳಲ್ಲಿ; ಶ್ರಮದ ಅಡಿಪಾಯದಲ್ಲಿ ಎಂದರೆ ತಪ್ಪಾಗಲಾರದು. ಎಂಥದ್ದೇ ಕೆಲಸವನ್ನು ಸಮಾನ ಗೌರವದಿಂದ ಕಂಡ ಅದ್ಭುತ ಲೋಕವಿದು. ಮೂಲ ಮಾನವನ ಬದುಕಿನಲ್ಲಿದ್ದ ಆಯಾಗಾರರ ಕಲ್ಪನೆಯನ್ನು ಗಮನಿಸಿ ಆ ವ್ಯವಸ್ಥೆಯಲ್ಲಿ ಕೃಷಿ ಮಾಡುವ ರ್ಯಾತನಷ್ಟೇ ನೇಯುವ ನೇಕಾರನಿಗೂ, ಹೊಲೆಯುವ ಮಾದಿಗನಿಗೂ ಗೌರವದ ಸಾಫಾರಿಮಾನಗಳು ದಕ್ಕಿವೆ. ಜನಪದ ಬದುಕಿನೊಳಗೆ ಉಸಿರಾಡುವ ಇಂಥ ಮೌಲ್ಯಗಳಿಗೆ ಕೊರತೆಯಿಲ್ಲ. ಮಾಡುವ ವೃತ್ತಿಯನ್ನು ಗೌರವದಿಂದ ಮಾಡಬೇಕೆಂಬುದು ಇಲ್ಲಿಯ ಬಹುಮುಖ್ಯ ಆಶಯವಾಗಿದ್ದು, ಇಂಥ ಭಾವನೆಯನ್ನು ಈ ಕೆಳಗಿನ ತ್ರಿಪದಿಯೊಂದು ಹೀಗೆ ಬಿಂಬಿಸುತ್ತದೆ.

ಕಸವು ಹೊಡೆದ ಕೈಯು ಕಸ್ತೂರಿ ನಾತಾವಾ
ಬಸವಣ್ಣ ನಿನ್ನ ಸಗರೋಯ | ಬಳದ ಕೈ
ವಿಸಳ ಯಾಲಕ್ಕೆ ಗೊನಿ ನಾತ ||

ಇಂಥ ಚರಿತ್ರೆಯೊಂದಿರುವ ಕನ್ನಡ ನಾಡಿನೊಳಗೆ ಆಧುನಿಕತೆಯ ಪ್ರಭಾವದಿಂದ ದೇಹ ಶ್ರಮವನ್ನು ಗೌಣ ಮೌಲ್ಯದಂತೆ ಕಾಣುತ್ತಿರುವುದು ವಿಷಾದನೀಯ. ದೇಹ ಶ್ರಮದಿಂದ ದೂರ ಸರಿದ ಇಂದಿನ ಜನ ಆರೋಗ್ಯವನ್ನು ಕಳೆದುಕೊಂಡಿರುವುದು ಗಮನಿಸಬೇಕಾದ ಸಂಗತಿ. ಆರೋಗ್ಯಕ್ಕಾಗಿ ದೇಹ ಶ್ರಮವನ್ನು ವ್ಯಧಿಮಾಡುತ್ತಿರುವ ಇಂದಿನ ಸಂದರ್ಭಕ್ಕೆ ಏನನ್ನು ಬೇಕೋ ತಿಳಿಯದು. ಆರೋಗ್ಯ - ಆಹಾರವನ್ನು ನೀಡುತ್ತಿದ್ದ ದೇಹ ಶ್ರಮದ ತೀವ್ರ ಕೊರತೆಯನ್ನು ಇಂದು ನಾವು ಅನುಭವಿಸುತ್ತಿದ್ದೇವೆ. ಇದೇ ಕಾಲಕ್ಕೆ ಶ್ರಮರಹಿತ ಉದ್ಯೋಗ ಕ್ಷೇತ್ರಗಳು ತೀವ್ರ ಒತ್ತಡದಲ್ಲಿ ಸಿಕ್ಕಿಕೊಂಡಿವೆ.

ಇಂಥ ಅಸಮತೋಲನದ ಕಾರಣದಿಂದಾಗಿಯೇ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗದೆ ಅನೇಕ ಸಮಸ್ಯೆಗಳಿಗೂ ಕಾರಣವಾಗಿದೆ.

ಕನ್ನಡ ಜನಪದ ಸಂಸ್ಕೃತಿಯ ಸಾಮಾನ್ಯ ಲಕ್ಷಣಗಳಲ್ಲಿ ಭೌತಿಕ ಸಂಪತ್ತಿನ ನಿರಾಕರಣೆಯೂ ಒಂದಾಗಿದೆ. ಹಾಗೆಯೇ ಬೊಧಿಕ ಅಂದರೆ ಅಂತರಿಕ ಗುಣ ಸಂಪನ್ಮೂಲೆಯನ್ನು ಪಡೆಯುವ ಗುಣವೂ ಇದೆ. ಆದ್ದರಿಂದಲೇ ಜನಪದ ಜೀವನದಲ್ಲಿ ಬಾಹ್ಯ ಸಂಪತ್ತಿಗಿಂತ ಆಂತರಿಕ ಸಂಪತ್ತಿಗೆ ಹೆಚ್ಚಿನ ಬೆಲೆಯಿದೆ. ಒಬ್ಬ ವ್ಯಕ್ತಿಯ ಒಳಿ ಎಷ್ಟು ಹಣವಿದೆ ಆಸ್ತಿಯಿದೆ ಎನ್ನುವುದಕ್ಕಿಂತ ಎಷ್ಟು ಗುಣ ಸಂಪನ್ಮೂಲಾಗಿದ್ದಾನೆ ಎಂಬುದು ಬಹಳ ಮುಖ್ಯವಾಗುತ್ತದೆ. ಇವರು ಬದುಕಿನೊಳಗೆ ಬಾಹ್ಯ ಸಂಪತ್ತು ಕ್ಷೇತ್ರವೂ ಆಂತರಿಕ ಸಂಪತ್ತು ಶಾಶ್ವತವೂ ಎಂಬ ಸ್ವಷ್ಟ ಕಲ್ಪನೆಯಿದೆ. ಹಾಗಾಗಿಯೇ ಅನೇಕ ಜಾನಪದ ಅಭಿವೃತ್ತಿಗಳಲ್ಲಿ ಇಂಥ ಭಾವಗಳು ವ್ಯಕ್ತವಾಗಿವೆ. ಗರತಿಯೊಬ್ಬಳು ಹೇಳುವ ತ್ರಿಪದಿಯೊಂದನ್ನು ಗಮನಿಸಿ.

ಬಂಗಾರ ಬಳಿಯಿದ್ದೆ ಬೈಡ ಬಡವರಿಗೆ ।

ಬಂಗಾರ ನಿನಗೆ ಸ್ಥಿರವಲ್ಲ | ಮಧ್ಯಾಹ್ನದ ।

ಬಿಸಿಲು ಹೊರಳುವುದು ತಡವಲ್ಲ ॥

ಬಂಗಾರದಂತಹ ಸಂಪತ್ತು ಮಧ್ಯಾಹ್ನದ ಬಿಸಿಲಿನಂತೆ ಕ್ಷೇತ್ರ ಎಂಬ ಅರ್ಥ ಇಲ್ಲಿದೆ. ಹಾಗಾದರೆ ಇವರು ಬಯಸುವ ಆಂತರಿಕ ಸಂಪತ್ತು ಎಂಥದ್ದು? ಎಂದರೆ ಅದಕ್ಕೆ ಮತ್ತೊಂದು ತ್ರಿಪದಿ ಸರಳವಾಗಿ ಹೀಗೆ ಉತ್ತರಿಸುತ್ತದೆ.

ಮುತ್ತು ಮಾಣಿಕ ಬೇಡ ಮತ್ತೆ ಸಂಪದ ಬೇಡ ।

ಸುತ್ತು ಕೊಟಿಯ ವೈಭವ ಬೇಡ | ನನ್ನವ್ವು

ಸುತ್ತೆಲ್ಲ ಜನಪದ ಹಾಡಿರಲಿ ॥

ಇಲ್ಲಿನ ಮಾತುಗಳಲ್ಲಿ ಬಾಹ್ಯ ಸಂಪತ್ತಿಗೆ ಪರ್ಯಾಯವಾಗಿ ‘ಜನಪದ ಹಾಡು’ ಇರಲಿ ಎಂಬುದಾಗಿ ಆಶಿಸಲಾಗಿದೆ. ಇದನ್ನು ಸರಳವಾಗಿ ಅರ್ಧ್ಯೋಯಿಸದೆ ಗಂಭೀರವಾಗಿ ಆಲೋಚಿಸಿದರೆ ಜನಪದ ಹಾಡು ಎಂಬುದಕ್ಕೆ ವಿಶೇಷ ಅರ್ಥ ಹೊಳೆಯುತ್ತದೆ. ಜನಪದ ಹಾಡು ಕೇವಲ ಅಕ್ಷರಗಳ ಸಂಯೋಜನೆಯಲ್ಲ; ರಾಗರಚನೆಯಲ್ಲ ಇವುಗಳಾಚೆಗಿನ ಅರ್ಥವಿದ್ದ ಅದೆಂದರೆ ಜನಪದ ಹಾಡೆಂದರೆ ಜನ-ಜೀವನದ ಮಾನವೀಯ ಮೌಲ್ಯಗಳ ಮಾರ್ಗದರ್ಶಿ ಇದರಲ್ಲಿ ಸುಖೀ ಬದುಕಿಗೆ ಅಗತ್ಯವಾದ ಸಮಗ್ರ ಸೂತ್ರಗಳಿವೆ.

‘ಮಂಟೇಸ್ವಾಮಿ’ ಜನಪದ ಮಹಾಕಾವ್ಯದಲ್ಲಿ ಜನಪದರ ಈ ಮೌಲ್ಯಗಳ ಸಮಗ್ರ ವಿವರಗಳಿವೆ. ಸಾಂಸ್ಕೃತಿಕ ನಾಯಕನಾದ ಮಂಟೇಸ್ವಾಮಿ ತನ್ನ ಪರಂಪರೆಯನ್ನು ಕಟ್ಟಲು ಬಯಸಿದ್ದ ಹಣ-ಆಸ್ತಿಗಳಿಂದಲ್ಲ. ಮುಖ್ಯವಾಗಿ ಮಾನವೀಯ ಸ್ವರೂಪದ ಸಂಪನ್ಮೂಲಗಳನ್ನು ಹಾಗಾಗಿ ಭಿಕ್ಷೆಗೆ ಹೋದ ಮಂಟೇಸ್ವಾಮಿಗೆ ಯಾರಾದರು ಹಣವನ್ನೋ, ಧಾನ್ಯವನ್ನೋ ನೀಡಿದರೆ ಅದನ್ನು ಸ್ವಷ್ಟವಾಗಿ ನಿರಾಕರಿಸುತ್ತಾನೆ. ಈ ಸಂಪತ್ತು ಏನಿದ್ದರೂ ನಿಜೀವ ಸ್ಥಿತಿಯದ್ದು. ಹಾಗಾಗಿ ನನಗೆ ಅಂಥ ಭಿಕ್ಷೆ ಬೇಡ. ನನಗೆ ಬೇಕಿರುವುದು ಮಾತನಾಡುವ ಭಿಕ್ಷೆ ಎನ್ನುತ್ತಾನೆ. ಅಂದರೆ ಮಾನವ ಸಂಪನ್ಮೂಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಮಹತ್ವದ ಸಂಗತಿ ಎಂದರೆ ಮಂಟೇಸ್ವಾಮಿಗೆ ಶತ್ರುಗಳೆನಿಸಿದವರೆಲ್ಲರೂ ಭೌತಿಕ ಆಸ್ತಿ-ಅಂತಸ್ತುಭೂ ಶ್ರೀಮಂತರು. ಉದಾ: ಪಾಂಚಾಲರು, ಕೆಂಪಾಚಾರಿ, ಮುದ್ದಮ್ಮೆ ಇಂಥ ಶ್ರೀಮಂತರ ಸೊಕ್ಕು ಮುರಿದು ಶ್ರೀಮಂತಿಕೆಗೆ ಸಮಾಜದಲ್ಲಿ ಯಾವ ಬೆಲೆಯೂ ಇಲ್ಲ ಎಂಬ ಅರಿವು ಮೂಡಿಸುವುದು ಮಂಟೇಸ್ವಾಮಿಯ ಪ್ರಮುಖ ಗುರಿಯಾಗಿದೆ.

ಇಂಥ ಮೌಲ್ಯಯುತ ಸಮಾಜ ಇಂದು ತಲುಪಿರುವ ಸ್ಥಿತಿ ಎಂಥವರನ್ನು ಚಿಂತಿಗೇಡು ಮಾಡುತ್ತದೆ. ಈ ಹೊತ್ತಿನ ಸಮಾಜಕ್ಕೆ ಸಮಾಜದ ಆರ್ಥಿಕ ಸಂಗತಿ ಎಂದರೆ ಹಣ-ಆಸ್ತಿಗಳ ಸಂಪಾದನೆ. ಸಂಪಾದನೆಯ ಮಾರ್ಗ ಯಾವುದಾದರೂ ಸರಿ ಶ್ರೀಮಂತರಾಗಬೇಕಪ್ಪೆ, ಇಂಥ ಮನೋಭಾವಗಳಿಂದಾಗಿ ಇಂದಿನ ಸಾಮಾಜಿಕ ಪರಿಸ್ಥಿತಿಗಳು ಈ ಸ್ಥಿತಿಗೆ ತಲುಪಿವೆ.

ರಾಜಕೀಯ ಸ್ಥಿತಿ

ಜನಪದ ಜೀವನದಲ್ಲಿ ಅದರದೇ ಆದ ರಾಜಕೀಯ ಪರಿಸ್ಥಿತಿ ಜಾರಿಯಲ್ಲಿರುವುದಕ್ಕೆ ಅನೇಕ ರೀತಿಯ ಆಧಾರಗಳಿವೆ. ಇಂದಿನ ಕಾಲದ ರಾಜಕೀಯ ವಿದ್ಯಾಮಾನಗಳಂತೆ ಬಹುದೊಡ್ಡ ಸ್ಥಾನದಲ್ಲಿ ರಾಜಕೀಯ ಪರಿಸ್ಥಿತಿ ಇರಲಿಲ್ಲ. ಈ ದೇಶ ವಸಾಹತು ನೀತಿಗೆ ಒಳಗಾದ ನಂತರದ ದಿನಗಳಲ್ಲಿ ಜನಸಾಮಾನ್ಯರು ನೇರವಾಗಿ ಸಕ್ರಿಯ ರಾಜಕಾರಣದಲ್ಲಿ ಪಾಲ್ಯಾಳ್ಯಾವಂತಾಗಿ ತಮ್ಮದೇ ಆದ ರಾಜಕೀಯ ನಿಲುವುಗಳು ಸ್ವಷ್ಟವಾಗುತ್ತಾ ಹೋಗುತ್ತವೆ. ಜನಪದ ಸಮಾಜಗಳ ಆರಂಭದ ಸ್ಥಿತಿಯಲ್ಲಿ ಸಾಫಿನಿಕ ಆಡಳಿತ ವಿಶಿಷ್ಟ ರೂಪ ಪಡೆದಿದ್ದು, ‘ಆಡಳಿತವು ಗೌಡ, ಶಾಸುಭೋಗ, ತಳವಾರ, ನೀರುಗಂಟಿ, ಮಣಗಾರ, ಚಮ್ಮಾರ, ಅಗಸ, ಕಮ್ಮಾರ ಮೊದಲಾದ ಆಯಗಾರರಿಂದ ಕೂಡಿದ ವ್ಯವಸ್ಥೆಯಾಗಿತ್ತು’ ಇವರು ಬದುಕಿನಲ್ಲಿ ‘ಧರ್ಮ ಮತ್ತು ರಾಜಕಾರಣಗಳು ಮತ್ತು ಬದುಕನ್ನು ತಮ್ಮ ನಿಯಂತ್ರಣದಲ್ಲಿರಿಸಿಕೊಂಡ ವ್ಯವಸ್ಥೆಯೂ ಇತ್ತು. ಸಂಸಾರಿಕರು, ಪಾಳೆಯಗಾರರು, ರಾಜರುಗಳು ಹಲವು ಬಗೆಯ ಕರ ಕಂದಾಯಗಳನ್ನು ಹೇರಿ ಜನಸಾಮಾನ್ಯರ ಬದುಕನ್ನು ಇತ್ತುಟಿಗೆ ಗುರಿಪಡಿಸಿದ್ದರು. ಉಳಿಗಮಾನ್ಯ ಪದ್ಧತಿ ರೂಢಿಯಲ್ಲಿತ್ತು. ಯಜಮಾನ ಸಂಸ್ಕೃತಿಯು ಆಳರಸರ ತುತ್ತಾರಿಯಾಗಿತ್ತು. ಜನ ಸಾಮಾನ್ಯರ ಸಂಪರ್ಕಕ್ಕೆ ಬಾರದೆ ಜನ ದೂರ ಪಟ್ಟಣಗಳಲ್ಲಿ ವೈಭವದ ಬದುಕು ನಡೆಸುತ್ತಿದ್ದ ಆಳರಸರ ತೆವಲುಗಳಿಗೆ, ರಜೋತ್ಸಾಹಗಳಿಗೆ ಅಧಿಕಾರ, ರಾಜ್ಯದಾಹಗಳಿಗೆ ಜನಸಾಮಾನ್ಯರು ಚದುರಂಗದ ಕಾಲಿಗಳಾಗಿದ್ದರು’

ಆದರೂ ಜನಪದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೆಲವು ಸಾಮಂತರು, ಪಾಳೆಗಾರರು ಹಾಗೂ ಅರಸರ ಬಗ್ಗೆ ದಾಖಿಲಾಗಿರುವ ವಿಷಯಗಳನ್ನು ಗಮನಿಸಿದರೆ ರಾಜಪ್ರಭುತ್ವದ ನಾಯಕರು ಕೇವಲ ದರ್ಪ-ದೌರ್జನ್ಯಗಳಲ್ಲೇ ಬದುಕಿದರು ಎಂದು ಹೇಳಲಾಗುತ್ತದೆ. ಜನಸಾಮಾನ್ಯರಿಗೆ ಬಂದ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತ ಸ್ವಂದಿಸಿದ ಅರಸರು – ಪಾಳೆಗಾರರೂ ಇದ್ದಾರೆ. ಇವರನ್ನು ಕುರಿತಂತೆ ತಮ್ಮ ಹಾಡುಗಳ ಮೂಲಕ ಕೊಂಡಾಡಿಸಿಕೊಂಡ ಪ್ರಭುಗಳಲ್ಲಿ ಕೆಂಪೇಗೌಡ, ಸಜರಪ್ಪನಾಯಕ, ಸಿಂಧೂರ ಲಕ್ಷ್ಮಣ, ಕುಮಾರರಾಮ, ಹಲಗಲಿಬೇಡರು, ದೊಂಡಿಯ ವಾಘ ಅವರು ಮುಖ್ಯರಾಗಿದ್ದಾರೆ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ಮೇಲೆ ವಿವರಿಸಿದ ರಾಜರೆಲ್ಲರೂ ಸಾಮಾನ್ಯ ಕುಟುಂಬಗಳಿಂದ ಬಂದವರು ಅಥವಾ ಸಾಮಾನ್ಯ ಕುಟುಂಬಗಳ ಬಗ್ಗೆ ಕಾಳಜಿ ಹೊಂದಿದವರು. ಪ್ರಭುತ್ವದ ಚರಿತ್ಯೆಯನ್ನು ಗಮನಿಸಿದರೆ ‘ಜನಸಾಮಾನ್ಯರು ತಮ್ಮ ದೇಶಭಕ್ತಿ ಹಾಗೂ ಕಲಿತನಗಳಿಂದಾಗಿ ಈ ನೆಲದಲ್ಲಿ ಅಜರಾಮರರಾಗಿದ್ದಾರೆ. ಕೆಳವರ್ಗಕ್ಕೆ ಸೇರಿದ ಭಜಂತಿಗಳು, ಮಾದಿಗರು ಈ ನೆಲವನ್ನಾಳಿದ ಉಲ್ಲೇಖಿಗಳನ್ನು ಜನಪದ ಸಾಹಿತ್ಯ ದಾಖಿಲು ಮಾಡಿದೆ’.

ಜನಪದರು ಪ್ರಭುತ್ವಕ್ಕೆ ಅಪ್ಪಿಗೆ ಮತ್ತು ವಿರೋಧದ ಏರಡೂ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ತಮ್ಮ ಮೌಲ್ಯಗಳಿಗೆ ವಿರುದ್ಧ ನಡೆಯುವ ರಾಜರಾದರೆ ಅವರನ್ನು ಯಾವುದೇ ಮುಲಾಚೆಲ್ಲದೆ ಹೀಸಿದ್ದಾರೆ. ಅಧಿಕಾರ ಇರುವುದು ಜನರ ಒಳತಾಗಿ ಹೊರತು ವ್ಯಯಕ್ತಿಕೆ ಹಿತಾಸಕ್ತಿಗೆ ಅಲ್ಲ ಎಂಬುದನ್ನು ಗಟ್ಟಿಯಾಗಿ ಪ್ರತಿಪಾದಿಸಿದ್ದಾರೆ. ಇದನ್ನು ಮೀರಿ

ನಡೆದ ರಾಜ್ಯತ್ವಕ್ಕೆ ಮಾತಿನ ಚಾಟಿಯನ್ನು ಬೀಸುವ ಕೆಲಸವೂ ನಡೆದಿದೆ. ಈ ಹಿನ್ನೆಲೆಯಲ್ಲಿ ಮೂಡಿಬಂದ ಶ್ರೀಪದಿಯೊಂದನ್ನು ಗಮನಿಸಿ.

ಅನ್ನೇಕಾರ ಅರಸು ನಿನ್ನ ಸಂಬಳ ಸಾಕು ।
ಹನ್ನೆರಡು ವರ್ಷದ ಹಳೆ ಅಕ್ಕಿ-ಅನ್ನ ಉಂಡು ।
ಚನ್ನೀಗ ನನ ತಮ್ಮ ಬಡವಾದ ॥

ಜನಪದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮಾನವ ಅಭಿವೃದ್ಧಿಗೆ ಮಾರಕವಾದ ಪ್ರಭುತ್ವವನ್ನು ಟೀಕಿಸುವುದು, ವಿರುದ್ಧ ಪ್ರತಿಭಟಿಸುವುದು ಮಾತ್ರವಲ್ಲ ಸಮಯ ಬಂದಾಗ ಅಂಥ ಪ್ರಭುತ್ವಗಳನ್ನು ನಾಶಗೊಳಿಸಿ ಪರ್ಯಾಯ ಪ್ರಭುತ್ವವನ್ನು ಸೃಷ್ಟಿಸುವ ಹಲವಾರು ಪ್ರಸಂಗಗಳು ದೋರೆಯುತ್ತವೆ.

ಜನಪದ ವಿಜ್ಞಾನ-ತಂತ್ರಜ್ಞಾನ

ವಿಜ್ಞಾನ-ತಂತ್ರಜ್ಞಾನಗಳು ಆಧುನಿಕತೆಯ ಕೂಸುಗಳು ಎಂಬುದಾಗಿ ಅನೇಕ ವರ್ಷಗಳಿಂದ ನಂಬಿಸಲಾಗಿದೆ. ಆದರೆ ಇದು ಪರಿಪೂರ್ವ ಸತ್ಯವಲ್ಲ ವಿಜ್ಞಾನ-ತಂತ್ರಜ್ಞಾನ ಎಂಬ ಪದಪುಂಜಗಳು ಹಾಗೂ ಯಂತ್ರಗಳ ಅಸಾಧ್ಯದ ಬೆಳವಣಿಗೆಯನ್ನು ಹೊರತು ಪಡಿಸಿದರೆ ಉಳಿದ ಜ್ಞಾನಧಾರೆಗಳು ಹಾಗೂ ಅವುಗಳ ಪ್ರಯೋಗ ಆಧುನಿಕ ರೂಪಗಳಿಗೆ ಜನಪದ ವಿಜ್ಞಾನ ತಂತ್ರಜ್ಞಾನಗಳ ತಳಹದಿ ಹಾಗೂ ಬೇರು ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಆಧುನಿಕತೆ ಇದನ್ನು ಮರೆಮಾಚಿ ತನ್ನದೇ ಸ್ವಂತ ಸೃಷ್ಟಿ ಈ ವಿಜ್ಞಾನ-ತಂತ್ರಜ್ಞಾನ ಎಂಬುದಾಗಿ ಬಿಂಬಿಸಿದ್ದು ಮಾತ್ರ ಪರಂಪರೆಗೆ ಮಾಡಿದ ಅನ್ಯಾಯ. ಈ ಹಿನ್ನೆಲೆಯಲ್ಲಿ ಆಲೋಚನೆ ಮಾಡುವುದಾದರೆ ಆದಿ ಮಾನವನ ಸೃಷ್ಟಿ ಅಧ್ಯಾತ್ಮ ವಿಜ್ಞಾನ. ಏಕೆಂದರೆ ಪ್ರಕೃತಿಯ ಜೊತೆ ಒಡನಾಡಿದ ಅನುಭವಗಳ ಮೂಲಕ ಕಂಡುಕೊಂಡ ವಿಶಿಷ್ಟ ಜ್ಞಾನವಿದು. ಇದರ ಶೋಧಕರು ಅಕ್ಷರಸ್ಥರಲ್ಲದೇ ಇರಬಹುದು. ಆದರೆ ಅನುಭವಿಗಳು ಮತ್ತು ಜ್ಞಾನಿಗಳು, ಬಹಳಷ್ಟು ಮಂದಿ ತಿಳಿದಿರುವಂತೆ ಜನಪದರು ಕಲೆ-ಸಂಪ್ರದಾಯ-ನಂಬಿಕೆ-ಆಚರಣೆಗಳನ್ನು ಮಾತ್ರ ಹುಟ್ಟಿ ಹಾಕಲಿಲ್ಲ. ಜೊತೆಗೆ ಆಹಾರ-ದ್ವಿಷಧಿ ಪದ್ಧತಿಗಳು, ವಸತಿ ನಿರ್ಬಾಧ ಕುಶಲತೆಗಳು, ಉಡುಪಿನ ಅನ್ನೇಷಣೆ, ಬೇಟೆ, ಆಯುಧಗಳು, ವ್ಯವಸಾಯ ಉಪಕರಣಗಳು, ಅಲಂಕಾರಿಕ ವಸ್ತುಗಳು, ಕುಟ್ಟಿ-ಬೀಸುವ ಉಪಕರಣಗಳು ಮತ್ತು ಪದ್ಧತಿಗಳು, ಸಾಗಾಣ ಸಾಧನಗಳು, ಜಲ ಸಂರಕ್ಷಣಾ ಪದ್ಧತಿಗಳು, ಮರ್ಕಳ ಲಾಲನೆ ಪಾಲನೆ-ಪೋಷಣೆಯ ವಿಧಾನಗಳು, ಸಸ್ಯ-ಬೀಜಗಳ ಉತ್ಪತ್ತಿ ಮತ್ತು ಸಂರಕ್ಷಣಾ ಪದ್ಧತಿಗಳು, ನ್ಯಾಯ ತೀರ್ಮಾನಕ್ಕೆ ಕಾನೂನುಗಳು, ವಿವಿಧ ರೀತಿಯ ಕಸುಬುಗಳ ಕೌಶಲ್ಯಗಳು ಇತ್ಯಾದಿ ನೂರಾರು ಅನ್ನೇಷಣೆಗಳನ್ನು ನಡೆಸಿ ತನ್ನ ಬದುಕನ್ನು ಪ್ರಗತಿಯತ್ತ ಮುನ್ನಡೆಸಿದ್ದಾರೆ. ಆದರೆ ಇಂದಿಗೆ ಇವೆಲ್ಲವೂ ಕೇವಲ ಮೌಧ್ಯಗಳಿಂದು ನಿಲಾಕ್ಷೇ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ನಿಜವಾಗಿ ಹೇಳುವುದಾದರೆ ಇವೆಲ್ಲವೂ ಜನಪದ ವಿಜ್ಞಾನಗಳೇ. ಈ ವಿಜ್ಞಾನಗಳ ತಳಹದಿಯ ಮೇಲೆ ಆಧುನಿಕ ವಿಜ್ಞಾನ ನಿಂತಿದೆ. ಉದಾ: ಆರಂಭಕ್ಕೆ ರೈತನೊಬ್ಬ ತನ್ನ ಸಾಗಣೆಯ ಅನುಕೂಲಕ್ಕೆ ಎತ್ತಿನಾಗಾಡಿ ಸೃಷ್ಟಿಸಿದ ಮೂಲ ತತ್ವಗಳ ಮೇಲೆ ಅಲ್ಲವೇ ಇಂದಿನ ವಿಜ್ಞಾನ ಕಾರನು ಸೃಷ್ಟಿಸಿದ್ದು. ಹಾಗಾಗಿಯೇ ಇಂದಿನ ವಿಜ್ಞಾನದ ಯಾವ ಸೃಷ್ಟಿಯೂ ನೂರಕ್ಕೆ ನೂರರಷ್ಟು ನವೀನವಾದ, ಸ್ವತಂತ್ರವಾದ ಸೃಷ್ಟಿ ಅಲ್ಲ. ಹಾಗೆ ನೋಡಿದರೆ ಆದಿ ಮಾನವನ ಅವಿಷ್ಯಾರದ ಮೂಲ ತತ್ವಗಳನ್ನು ಇಂದಿನ ಆಧುನಿಕ ವಿಜ್ಞಾನಿಗಳು ಪರಿಷ್ಕರಿಸಿದರು ಎಂದೇ ಹೇಳಬೇಕಾಗುತ್ತದೆ. ಇಂಥ ಸತ್ಯಗಳನ್ನು ಅರ್ಥ ಮಾಡಿಕೊಳ್ಳಬೇಕಾದ ನಾವೆಲ್ಲರೂ ಪದವೀಧರ ವಿಜ್ಞಾನಿಗಳಿಗೆ ಹಾರ-ತುರಾಯಿಗಳನ್ನು ನೀಡಿ, ಹೊತ್ತು ಮರೆಸುತ್ತಾ ಅನುಭವದ ವಿಜ್ಞಾನಿಗಳನ್ನು ಕೀರ್ತಿರಿಮೆಯಿಂದ ನರಳುವಂತೆ ಮಾಡಿದ್ದೇವೆ. ಅವರ ಜ್ಞಾನವನ್ನು

ಮೂಲೆಗುಂಪಾಗಿಸಿದ್ದೇವೆ. ಹೂವನ್ನು ವರ್ಣಿಸುವ ಮುಡಿಯುವ ಬರದಲ್ಲಿ ಹೂವಿಗೆ ಕಾರಣವಾದ ಬೇರುಗಳನ್ನು ಮರೆತಂತಾಗಿದೆ. ಈ ಬಗೆಗಿನ ಆಲೋಚನೆಯ ಹಿನ್ನಲೆಯಲ್ಲಿ ಜನಪದರ ವಿಜ್ಞಾನ-ತಂತ್ರಜ್ಞಾನದ ಸ್ವರೂಪವನ್ನು ಸ್ಥಳಲವಾಗಿ ಪರಿಚಯಿಸಿಕೊಳ್ಳಬಹುದು.

ಬೇಟೆ ವಿಜ್ಞಾನ

ಆದಿಮಾನವ ಮೊದಲ ವೃತ್ತಿಯೇ ಬೇಟೆ ಎನ್ನಬಹುದು. ಆ ಕಾಲಕ್ಕೆ ಬೇಟೆ ಎರಡು ಕಾರಣಗಳಿಂದ ಅನಿವಾರ್ಯವಾಗಿತ್ತು ಎನಿಸುತ್ತದೆ. ಒಂದು ಕಾಡಿನಲ್ಲಿ ಬದುಕುವ ಮನುಷ್ಯನಿಗೆ ಕಾಡು ಪ್ರಾಣಿಗಳಿಂದ ರಕ್ಷಣೆ. ಎರಡು: ತಿನ್ನಲು ಬೇಕಾದ ಆಹಾರ ಗಳಿಗೆ ಇದಕ್ಕಾಗಿ ಬೇಟೆ ವೃತ್ತಿಯನ್ನು ಆರಂಭಿಸಿದ ಆತನಿಗೆ ಯಾವುದೇ ಬೇಟೆ ಪರಿಕರಗಳಾಗಲಿ ತಂತ್ರವಾಗಲಿ ಗೊತ್ತಿರಲಿಲ್ಲ. ಆದರೂ ಪ್ರಕೃತಿಯಲ್ಲಿ ಪ್ರಾಣಿಗಳು ಬೇಟೆಯಾಡುತ್ತಿದ್ದನ್ನು ಕಂಡು ತನ್ನ ಸೃಜನಶೀಲವಾದ ಆಲೋಚನೆಯ ಹಿನ್ನಲೆಯಲ್ಲಿ ನೂರಾರು ಬೇಟೆ ವಿಧಾನಗಳನ್ನು, ಆಯುಧಗಳನ್ನು ಪರಿಕರಗಳನ್ನು ಸೃಷ್ಟಿಸಿಕೊಂಡಿದ್ದಾನೆ. ಪ್ರಕೃತಿಯಿಂದ ದೊರೆಯುವ ಮರ-ನಾರುಗಳಿಂದಲೇ ಎಷ್ಟೋ ಆಯುಧಗಳನ್ನು ತಯಾರಿಸಿದ್ದಾನೆ. ಈ ಕ್ಷೇತ್ರದಲ್ಲಿ ಜನಪದ ಬೇಟೆಗಾರರು ಸಾಧಿಸಿದ ಸಾಧನೆಯಾದ್ದರು. ಸಮಕಾಲೀನ ಕೆಲವಾರು ಇಕ್ಕಟ್ಟುಗಳಲ್ಲಿ ಪಾರಂಪರಿಕ ಬೇಟೆಗಾರರ ಅವಶ್ಯಕತೆ ಕಂಡುಬರುತ್ತಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ. ಉದಾ: ತುಮಕೂರು ಜಿಲ್ಲೆಯ ಪಾವಗಡ ಗ್ರಾಮದಲ್ಲಿ ತೊಳಗಳ ಕಾಟ ಜಾಸ್ತಿಯಾದಾಗ ಅಂತಹ ತೋಳಗಳನ್ನು ಬೇಟೆಯಾಡಲು ಬುಡಕಟ್ಟು ಸಮುದಾಯಗಳ ತಜ್ಞ ಬಿಲ್ಲಗಾರರನ್ನು ಕರೆಸುವ ಪ್ರಸ್ತಾಪವಾಗಿದ್ದನ್ನು ನೆನಪಿಸಿಕೊಳ್ಳಬಹುದು.

ಕೃಷಿ ವಿಜ್ಞಾನ

ಬೇಟೆಯ ಹಂತದ ನಂತರದ ಮನುಷ್ಯನ ಮಹತ್ವದ ಆವಿಷ್ಕಾರ ಕೃಷಿ, ಇರುವ ಕಾಡನ್ನು ಕಡಿದು ಭೂಮಿಯನ್ನು ಕೃಷಿಯೋಗ್ಯ ಮಾಡಲು ಅಗತ್ಯವಿರುವ ಹಲವಾರು ಉಪಕರಣಗಳನ್ನು ಸೃಷ್ಟಿಸಲಾಗಿದೆ. ಏಳುವ ಸಾಧನಗಳಾದ ನೇಗಿಲು, ಕೂರಿಗೆ, ಕುಂಟೆ, ಹಲುವೆಸೆಡ್ಡೆ, ಹೆಗ್ಡಂಟೆ, ಎಡೆಕುಂಟೆ ಮುಂತಾದವು: ಕಳೆ ತೆಗೆಯುವ ಸಾಧನವಗಳಾದ ಕಳೆಕುಡ್ಲು ಕುರುಜಿಗೆ, ಕುಳ್ಳಿದು, ಕುಡ್ಲು, ಅಟ್ಟಣೆ, ಕೆಳಕ್ಕೆ ಬೇಕಾದ ಮೆಟಿಗೂಟ, ಮೆರಗೋಲು, ಜರಡಿ, ರೋನಗಲ್ಲು, ನೀರೆತ್ತಲು ಏತ, ಕರಿಲೆ ಇನ್ನಿತರ ಉಪಕರಣಗಳು; ಇವುಗಳಲ್ಲದೆ ಬೀಜಗಳ ಉತ್ಪಾದನೆ ಮತ್ತು ಸಂರಕ್ಷಣಾ ವಿಧಾನಗಳು; ಬಿತ್ತನೆ ಕೊಯ್ಲು ಮೊದಲಾದ ಕೆಲಸಗಳಿಗೆ ಕಾಲಮಾನವನ್ನು ಹೊಂದಿಸಿಕೊಂಡಿದ್ದು ಇವೇ ಮೊದಲಾದವು ಆದಿಮಾನವ ಮಹತ್ವದ ಶೋಧಗಳಾಗಿವೆ. ಇಂಥ ಪರಂಪರೆಯನ್ನು ಅರ್ಥಪೂರ್ವವಾಗಿ ಮುಂದುವರೆಸಬೇಕಿದ್ದು ನಾವು ಆಧುನಿಕ ಯಂತ್ರಜ್ಞಾನದ ದಾಸರಾಗಿ ಅನೇಕ ಸಮಸ್ಯೆಗಳನ್ನು ಮ್ಯಾ ಮೇಲೆ ಹಾಕಿಕೊಂಡಿದ್ದೇವೆ. ಇದನ್ನು ಮನಗಂಡೇ ಇತ್ತೀಚಿನ ದಿನಗಳಲ್ಲಿ ಆಧುನಿಕ ಕೃಷಿಗೆ ಪರ್ಯಾಯವಾಗಿ ಪಾರಂಪರಿಕ ಕೃಷಿ ಪದ್ಧತಿಗಳ ಕಡೆಗೆ ಒಲವು ಹೆಚ್ಚಾಗಿದೆ.

ವಸತಿ ತಂತ್ರಜ್ಞಾನ

ಮಾನವ ತನ್ನ ಅಲೆಮಾರಿ ಜೀವನವನ್ನು ಹೊನೆಗೊಳಿಸಿ ೧೦೦ ಒಂದು ಕಡೆ ನೆಲೆನಿಂತ ಮೇಲೆ ತನ್ನ ವಾಸಕ್ಕೆ ಯೋಗ್ಯವೆನಿಸುವ ಮನೆಗಳನ್ನು ನಿರ್ಮಿಸಿಕೊಂಡ. ಇದಕ್ಕೂ ಮೊದಲು ಬಂಡೆಯ ಬುಡದಲ್ಲಿ, ಗುಹೆಗಳಲ್ಲಿ, ಮರದ ಮೊಟ್ಟರುಗಳಲ್ಲಿ ಆಶ್ರಯ ಪಡೆದಿದ್ದ. ಮನುಷ್ಯ ಪ್ರಕೃತಿಯಲ್ಲೇ ದೊರಕುವ ವಿವಿಧ ಸಾಮಗ್ರಿಗಳನ್ನು ಬಳಸಿ ವಾಸಕ್ಕೆ ಯೋಗ್ಯವಾದ ಮನೆಗಳನ್ನು ನಿರ್ಮಿಸಿಕೊಂಡದ್ದು ಮಹತ್ವದ ಬದಲಾವಣೆ. ವಿಶೇಷವೆಂದರೆ ಪರಿಸರದಲ್ಲಿ ಪ್ರಾಣಿ-ಪಕ್ಷಿಗಳು

ಕೂಡ ತಮಗೆ ಅನುಕೂಲವೆನಿಸುವ ವಾಸಸಾಫಾನಗಳನ್ನು ನಿರ್ಮಿಸಿಕೊಂಡಿದ್ದನ್ನು ಕಾಣಬೇಕು. ಈ ಹಿನ್ನಲೆಯೋಳಗೆ ಮನುಷ್ಯನ ನೆರಕೆ-ಗುಡ್ಲು, ಇರುವೆಗೂಡು, ಜೀನುಗೂಡು ಗೀಜಗನ ಗೂಡು, ರೇಷ್ಟ್‌ಗೂಡು, ಜೀಡರ ಬೆಗಳ ವಿಷಯಗಳನ್ನು ಗಮನಿಸಿದರೆ ಈ ವಸತಿ ತಂತ್ರಜ್ಞಾನ ಎಂಥ ಅಧ್ಯತ್ಮ ಜ್ಞಾನ ಎಂಬುದು ಮನವರಿಕೆಯಾಗುತ್ತದೆ.

ಪ್ರೇರ್ಯ ವಿಜ್ಞಾನ

ಮಾನವನ ಆರಂಭಿಕ ದಿನಗಳಲ್ಲಿ ಜೈವಧಿ ಮತ್ತು ಆಹಾರ ಬೇರೆ ಬೇರೆ ಅಲ್ಲ. ಇವರ ಸಂಸ್ಕೃತಿಯೋಳಗೆ ಸಾಮಾನ್ಯ ಕಾಯಿಲೆಗಳಿಗೆಲ್ಲ ಪ್ರತ್ಯೇಕ ಮದ್ದು ಇಲ್ಲ. ಬದಲಿಗೆ ಆಹಾರದಲ್ಲಿಯೇ ಜೈವಧಿಯ ಗುಣಗಳಿರುವ ಪದಾರ್ಥಗಳು ನೇರುತ್ತಿದ್ದವು. ಇನ್ನೂ ಗಂಭೀರ ಕಾಯಿಲೆಗಳು ಬಂದಲ್ಲಿ ಪ್ರಕೃತಿಯಲ್ಲಿ ಸಿಗುವ ಬೇರು-ನಾರು, ಸೊಪ್ಪು, ಹೂವು-ಕಾಯಿಗಳೇ ಜೈವಧಿಗಳು. ಈ ಸಂಬಂಧದ ನಾಟಿ ಪ್ರೇರ್ಯ ಪದ್ಧತಿಗಳು ಇಂದಿಗೂ ಬಳಕೆಯಲ್ಲಿವೆ. ಅಲೋಪತಿ ಪ್ರೇರ್ಯ ಪದ್ಧತಿಗೆ ಪರ್ಯಾಯವೆಂಬಂತೆ ಬಿಂಬಿಸಬೇಕಾಗಿರುವ ಅಯುವೇದಿಕ್ಷಾ ಹಾಗೂ ನಾಟೀ ಜೈವಧಿಯ ಶ್ರಮಗಳನ್ನು ಇಲ್ಲಿ ಗಮನಿಸಬೇಕು. ಯಾವುದೇ ಅಡ್ಡ ಪರಿಣಾಮಗಳಿಲ್ಲದ, ಕಡಿಮೆ ಖಚಿನಲ್ಲಿ ದೊರೆಯುವ ಈ ಪದ್ಧತಿಗಳ ಬೆಲೆಯನ್ನು ಕಳೆದು ತಾನು ಮಾತ್ರ ನತ್ಯ ಎಂದು ಬಿಂಬಿಸಿದ ಇಂಗ್ಲಿಷ್ ಪ್ರೇರ್ಯಪದ್ಧತಿಯ ಹುನ್ನಾರಗಳನ್ನು ನಾವು ಈಗಾಗಲೇ ಅರ್ಥಮಾಡಿಕೊಂಡಿದ್ದೇವೆ.

ಆಹಾರ ವಿಜ್ಞಾನ

ಜಾಗತಿಕ ವಿದ್ಯಾಮನಗಳ ಕಾರಣದಿಂದಾಗಿ ಏಕರೂಪ ಆಹಾರ ಪದ್ಧತಿ ಇಂದು ನಮ್ಮ ಸಮಾಜವನ್ನು ಹಿಡಿತದಲ್ಲಿಟ್ಟುಕೊಂಡಿದೆ. ಆದರೆ ಮನುಷ್ಯನ ಚರಿತ್ರೆಯ ಒಡಲಲ್ಲಿ ಪ್ರದೇಶ-ಹವಾಮಾನಕ್ಕೆ ಅನುಗುಣವಾಗಿ ಸ್ಥಳೀಯವಾಗಿ ದೊರೆಯುವ ಪರಿಕರಗಳನ್ನು ಬಳಸಿಕೊಂಡು ನೂರಾರು- ಸಾವಿರಾರು ರೀತಿಯಲ್ಲಿ ಅಡುಗೆಗಳ ಬಗೆಗಳನ್ನು ತಯಾರಿಸಿದ್ದಾರೆ. ರುಚಿ-ಸ್ವಾದ ಹಾಗೂ ಆರೋಗ್ಯದ ಹಿನ್ನಲೆಯಲ್ಲೇ ಎಲ್ಲಾ ಅಡುಗೆಗಳು ಸಿದ್ಧಗೊಂಡಿವೆ. ಈ ಮೊದಲೇ ಪ್ರಸ್ತಾಪಿಸಿದಂತೆ ಏಕ ರೂಪಿಯಾದ ಅಡುಗೆಗಳಲ್ಲಿ ಹಲವಾರು ದೋಷಗಳು ಇರುವುದನ್ನು ಎಲ್ಲರೂ ಗಮನಿಸಿದ್ದೇವೆ. ಹಾಗಾಗಿ ಆರೋಗ್ಯ ಮತ್ತು ರುಚಿಗಾಗಿ ಮತ್ತೆ ನಾವು ಹಿಂದಕ್ಕೆ ಹೊರಳಿ ನೋಡಬೇಕಿದೆ.

ಜನಪದ ತಂತ್ರಜ್ಞರು ಮತ್ತು ತಂತ್ರಜ್ಞಾನ

ನಾವು ತಿಳಿದಿರುವಂತೆ ತಂತ್ರಜ್ಞಾನ ಮತ್ತು ಅದನ್ನು ಸೃಷ್ಟಿಸಿದ ತಂತ್ರಜ್ಞರು 19ನೇ ಶತಮಾನದಲ್ಲಿ ದಿಡೀರನೆ ಉದ್ಘಾಟಿಸಿದ್ದಲ್ಲ. ಆಧುನಿಕ ತಂತ್ರಜ್ಞಾನಕ್ಕೆ ಪರಂಪರೆಯ ಜ್ಞಾನ ಮೂಲ ಎಂಬುದನ್ನು ಧ್ಯೇಯವಾಗಿ ಹೇಳಬಹುದು. ಏಕೆಂದರೆ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದ್ದ ಬಡಗಿಗಳು, ನೇಕಾರರು ಕುಂಬಾರರು, ಕರ್ಮಾರರು, ಮೇದರು, ಚೆನಿವಾರದವರು, ಲೋಹಶಿಲ್ಪಿಗಳು, ಬಣ್ಣಾರರು ಇವರೆಲ್ಲ ನಿಜವಾದ ತಂತ್ರಜ್ಞರು. ಇವರು ಸೃಷ್ಟಿಸಿದ ಜ್ಞಾನ ಅಧ್ಯತ್ಮ ತಂತ್ರಜ್ಞಾನ ಹಾಗಾಗಿ ನಾವು ಈ ಜ್ಞಾನಗಳ ಬಗ್ಗೆಯೂ ಗಂಭೀರವಾದ ತಿಳುವಳಿಕೆಯನ್ನು ಪಡೆಯಬೇಕಿದೆ.

ಮೇಲಿನ ಎಲ್ಲಾ ಅಂಶಗಳನ್ನು ಗಂಭೀರವಾಗಿ ವಿಜಾರ ಮಾಡಿದರೆ ಸಿಗುವ ಘೆಲಿತಗಳೆಂದರೆ ಆಧುನಿಕ ವಿಜ್ಞಾನ ತಂತ್ರಜ್ಞಾನಗಳು ಸರ್ವಸ್ವತಂತ್ರವೆಂಬಂತೆ ಬಿಂಬಿಸುತ್ತಿರುವುದು ಸರಿಯಾದ ಶ್ರಮವಲ್ಲ. ಇವುಗಳಿಗೆ ಮೂಲಾಧಾರಗಳಂತೆ ಇರುವ ಪಾರಂಪರಿಕ ಜ್ಞಾನಗಳು ಮತ್ತು ಜ್ಞಾನಿಗಳು ಮುಂದೆ ಬಂದ ಜ್ಞಾನಿಗಳಿಗೆ ಬೇರುಗಳು. ಹಾಗಾಗಿ

ಮೂಲೆಗುಂಪಾಗುತ್ತಿರುವ, ಕೇಳಿರೊಗೆ ಒಳಗಾಗಿರುವ ಆದಿಮ ಜಾನ್ನಾಗಳಿಗೂ ಸೂಕ್ತ ಗೌರವ ಹಾಗೂ ಮಾನ್ಯತೆಗಳನ್ನು ನೀಡಿ ಅವುಗಳಿಗೂ ಆಧುನಿಕ ಕಾಲದಲ್ಲಿ ಒಂದು ಸ್ಥಾನವನ್ನು ನೀಡುವ ಕೆಲಸ ಅಗತ್ಯವಾಗಿ ನಡೆಯಬೇಕಿದೆ.

ಸಾಹಿತ್ಯದ ಕಲೆಗಳು

ಸಾಹಿತ್ಯ ಮತ್ತು ಬಗೆ ಬಗೆಯ ಕಲೆಗಳು ಕನ್ನಡ ಜನಪದದಲ್ಲಿ ಸಂಪೃದ್ಧವಾಗಿದ್ದು, ಸಮಾಜದಲ್ಲಿ ಅನೇಕ ರೀತಿಯ ಶ್ರೀಯಾತ್ಮಕ ಜವಾಬ್ದಾರಿಯನ್ನು ನಿರ್ವಹಿಸಿದೆ. ಬಿ.ಎಂ.ಶ್ರೀ ಅವರು ಹೇಳಿರುವಂತೆ ‘ಜನವಾಣಿ ಬೇರು ಕವಿವಾಣಿ ಹೂವು’ ಈ ಮಾತು ಬರಿ ಸಾಹಿತ್ಯಕ್ಕೆ ಮಾತ್ರ ಅನ್ವಯಿಸದೆ ಜನಪದದ ಸಾಹಿತ್ಯದ ಕಲೆಗಳಿಗೆ ಅನ್ವಯಿಸಬಹುದು. ಅಂದರೆ ಇಂದಿನ ಶಿಷ್ಟಸಾಹಿತ್ಯ ಮತ್ತು ಕಲೆಗಳು ರೂಪಗೊಂಡ ಬಗೆ ಹಾಗೂ ಅವು ಸಮಾಜದ ಉನ್ನತಿಗಾಗಿ ಪಟ್ಟ ಶ್ರಮವನ್ನು ಅವುಗಳ ಸ್ವರೂಪದೊಂದಿಗೆ ವಿವರಿಸಿಕೊಳ್ಳುವುದು ಉಪಯುಕ್ತ. ಮೊದಲಿಗೆ ಸಾಹಿತ್ಯ ಸ್ವರೂಪ, ಪ್ರಕಾರ ಮತ್ತು ಕಾರ್ಯಗಳನ್ನು ತಿಳಿಯಬಹುದು.

ಯಾವುದೇ ಭಾಷೆಯ ಜನಪದದಲ್ಲಿ ಸಾಹಿತ್ಯ ಸಿಂಹಪಾಲು. ಕನ್ನಡದಲ್ಲಿಯಂತೂ ಶ್ರೀಮಂತವಾದ ಜನಪದ ಸಾಹಿತ್ಯ ಸಂಪತ್ತು ಇದೆ. ‘ಜಗತ್ತಿನ ಜನಪದ ಸಾಹಿತ್ಯದ ಎಲ್ಲಾ ಪ್ರಕಾರಗಳಿಗೂ ಉದಾಹರಣೆ ನೀಡಬಹುದಾದ ಸಾಹಿತ್ಯ ಇರುವುದಷ್ಟೇ ಅಲ್ಲ. ಆ ಪ್ರಕಾರಗಳಿಗೆ ಹೊರತಾದವೂ ಹೊಸ ಪ್ರಕಾರಗಳಿಗೆ ಆಕರವಾಗುವಂತಹವೂ ಇವೆ. ಈ ಸಾಹಿತ್ಯ ಒಬ್ಬರ ಸೃಷ್ಟಿಯಲ್ಲ. ಹುಟ್ಟಿವಾಗಲೇ ಬಹು ವಿಧದ್ದ ಅನುಭವಗಳ ಒಟ್ಟು ಮೊತ್ತವಾಗಿ ಸೃಷ್ಟಿಯಾಗುವ ಜನಪದ ಸಾಹಿತ್ಯ ಒಬ್ಬರ ಸೃಷ್ಟಿ ಅಲ್ಲವೇ ಅಲ್ಲ. ಮುಂದುವರೆಯುವುದು ಕೂಡ ಸಮಷ್ಟಿ ನೆಲೆಯಲ್ಲಿಯೇ ಆಗಿದೆ. ಅಂದರೆ ಜನಪದ ಸಾಹಿತ್ಯಕ್ಕೆ ಕತ್ತು ಇರುವುದಿಲ್ಲ ಅಪರೂಪಕ್ಕೆ ಇದ್ದರೂ ಮುಂದಿನ ಬೆಳವಣಿಗೆಗಳಲ್ಲಿ ಆತ/ಆಕೆ ಕಾಣುವಂತೆ ಮಾಯವಾಗುತ್ತಾರೆ. ಹಾಗೆಯೇ ತೋಂಡಿ ಸಂಪ್ರದಾಯದ ಮೂಲಕ ಮುಂದಿನ ತಲೆಮಾರುಗಳಿಗೆ ಪ್ರಸರಣಗೊಳ್ಳುತ್ತದೆ. ಪ್ರಾಣಿಗಳಿಗೂ ಮನುಷ್ಯರಿಗೂ ವ್ಯಾತ್ಯಾಸವಿಲ್ಲ. ಸಂಸ್ಕೃತಿಯ ಸಮೃದ್ಧ ಅಂಗ ಸಾಹಿತ್ಯ. ಈ ಸಾಹಿತ್ಯ ಜನಪದದ ಬದುಕಿನ ಅವಿಭಾಜ್ಯ ಅಂಗವಾದುದರಲ್ಲಿ ಸಂತಯವಿಲ್ಲ. ಮನುಷ್ಯನ ಅಂತರಂಗದ ಅಭಿವೃತ್ತಿಯ ಸಾಕಾರ ರೂಪ ಸಾಹಿತ್ಯ. ಇದು ಕಾರ್ಯಕ್ರಮದನೆ ಸೃಷ್ಟಿಯಾಗಿದೆ. ಹಾಗಾಗಿ ಜನಪದರಲ್ಲಿ ಬದುಕು ಮತ್ತು ಸಾಹಿತ್ಯ ಇವೆರೆಡು ಬೇರೆ ಬೇರೆ ಅಲ್ಲ. ಈ ಸಾಹಿತ್ಯ ಬಲವಂತವಾಗಿ ತಿಳಿಕಿ ಕಟ್ಟಿದ್ದಲ್ಲಿ; ಪರಿಸರದ ಪ್ರಭಾವದಿಂದ ಸಹಜವಾಗಿ ಹುಟ್ಟಿದ್ದು. ಜನಪದ ಸಾಹಿತ್ಯದ ವಸ್ತು, ರೂಪ, ಅಭಿವೃತ್ತಿಗಳು ವೈವಿಧ್ಯಮಯವಾಗಿವೆ. ಅಧಿಕವಾದ ತಾಜಾತನದಿಂದ ಕೂಡಿವೆ. ಇಂಥ ವಿಶಿಷ್ಟವಾಗಿರುವ ಕನ್ನಡ ಜನಪದ ಸಾಹಿತ್ಯವನ್ನು ಮೂರು ಮುಖ್ಯ ವಿಭಾಗಗಳಲ್ಲಿ ವಿಂಗಡಿಸಿ ನೋಡಬಹುದು ಅವುಗಳೆಂದರೆ ಅ) ಜನಪದ ಪದ್ಯ ಸಾಹಿತ್ಯ ಆ) ಜನಪದ ಗದ್ಯ ಸಾಹಿತ್ಯ ಇ) ಜನಪದ ನಾಟಕ ಸಾಹಿತ್ಯ.

ಜನಪದ ಪದ್ಯ ಸಾಹಿತ್ಯ ತನ್ನ ಸ್ವರೂಪ ಹಾಗೂ ಸಾಧ್ಯತೆಗಳ ಹಿನ್ನೆಲೆಯೊಳಗೆ ಅತ್ಯಂತ ಗಮನಾರ್ಹವಾದುದು. ಕೇವಲ ಮನೋರಂಜನೆಯನ್ನು ಮಾತ್ರ ನೀಡಿದೆ ಅದರಾಚೆಗಿನ ಸಾಮಾಜಿಕ ಹಾಗೂ ಸಾಂಸ್ಕೃತಿಕ ಜವಾಬ್ದಾರಿಯನ್ನು ನಿರ್ವಹಿಸಿದೆ. ಪದ್ಯ ಸಾಹಿತ್ಯ ಕಾಳಿಸಿಕೊಳ್ಳುವ ವಿವಿಧ ಬಗೆಗಳನ್ನು ಗಮನಿಸಿ ಶ್ರೀಯರ ಹಾಡುಗಳು, ಗಂಡಸರ ಹಾಡುಗಳು; ನಾಟಿಯ ಪದಗಳು, ಮದುವೆಯ ಪದಗಳು, ಲಾವಣೀಗಳು, ಕಥಾನಗೀತೆಗಳು, ಮಹಾಕಾವ್ಯಗಳು, ತ್ರಿಪುದಿಗಳು ಇತ್ಯಾದಿ ಇನ್ನೂ ಹತ್ತಾರು ರೀತಿಯ ಪದಗಳಿವೆ. ಈ ಸಮೃದ್ಧ ಕಾವ್ಯ ಪ್ರಕಾರಗಳಲ್ಲಿ ಜನಪದದ ಆಲೋಚನೆಯ ದರ್ಶನಗಳೊಂದ ಒಟ್ಟಾರೆ ಈ ಸಾಹಿತ್ಯದಲ್ಲಿ ಹೆಣ್ಣಿನ ಸಮಸ್ಯೆ-ಸವಾಲು-ಸಾಧ್ಯತೆಗಳನ್ನು ತರೆದಿದುವ ಶ್ರೀಪದಿ ಸಾಹಿತ್ಯ ಹಾಗೂ ವಿಂಡ

ಕಾವ್ಯಗಳು, ಮಹಾಕಾವ್ಯಗಳು; ಚರಿತ್ರೆ ಪುರಾಣಗಳನ್ನು ನಮ್ಮ ಮುಂದೆ ಬಿಚ್ಚಿಡುವ ಲಾವಣೀಗಳು; ಸಾಂಸ್ಕೃತಿಕ ನಾಯಕ/ನಾಯಕಿಯರು ಸಮುದಾಯಗಳ ಉದ್ದಾರಕ್ಕೆ ದುಡಿದ ಹರಿ ಆ ಮೂಲಕ ಅವರು ಸಾಧಿಸಿದ ಸಾಧನೆಗಳನ್ನು ಹೇಳುವ ಮಹಾಕಾವ್ಯಗಳು; ದೇವರುಗಳನ್ನು ಕೊಂಡಾಡುವ ದೇವರ ಪದಗಳು ಗಮನಾರ್ಥವಾದಪುಗಳಾಗಿವೆ. ಇಷ್ಟೋಂದು ಸಮುದ್ರ ಸಾಹಿತ್ಯ ಪರಂಪರೆ ಇದ್ವಾಗ್ನೋ ಕೇವಲ ಕೆಲವೇ ಪ್ರಕಾರಗಳಿಗೆ ಜೊತುಬಿದ್ದ ಶಿಷ್ಟ ಸಾಹಿತ್ಯ ಪ್ರಚಾರಕ್ಕೆ ಬಂದಿತೇ ಹೊರತು ಜನಪದ ಸಾಹಿತ್ಯ ಬರಲಿಲ್ಲ. ಬದುಕಿನ ಶ್ರೀಯಾತ್ಮಕ ಪ್ರಕಾರವಾದ ಸಾಹಿತ್ಯ ಇಂದು ಅನೇಕ ಬಾರಿ ವೈಯುತ್ತಿಕ ಲಾಭ ತರುವ ಕೆಲಸಮಾತ್ರ ಎಂಬಂತಾಗಿದ್ದು ದುರಂತ. ಹಾಗಾಗಿ ಇಂಥ ಪ್ರಕಾರಗಳಲ್ಲಿ ಬರೆಯಬೇಕಾದ ಕೆಲಸ ತುರಾಗಿ ಜರುಗಬೇಕಿದೆ.

ಇನ್ನೂ ಜನಪದ ಗದ್ಯ ಸಾಹಿತ್ಯವೂ ಹೊಡ ಅತ್ಯಂತ ವಿಶಿಷ್ಟ ಹಾಗೂ ಶಕ್ತಿಶಾಲಿ ವಿಭಾಗ. ಈ ವಿಭಾಗ ಜನಪದ ಕಥೆ, ಗಾದೆ, ಪುರಾಣ ಹಾಗೂ ಇತಿಹಾಸ ಇವೇ ಹೊದಲಾದ ಪ್ರಕಾರಗಳನ್ನು ಗುರುತಿಸಬಹುದು. ಇಡೀ ಜನಪದ ಸಾಹಿತ್ಯದಲ್ಲಿ ಜನಪದ ಕಥೆಗೆ ವಿಶೇಷ ಮಾನ್ಯತೆ. ಈ ಮೊದಲೇ ವಿವರಿಸಿದ ಜನಪದ ಪದ್ಯ ಸಾಹಿತ್ಯ ವಿಭಾಗದ ವಿವಿಧ ಪ್ರಕಾರಗಳು ಜನಪದದ ಕೆಲಸದ ಜೊತೆ ಸಂಪರ್ಕ ಹೊಂದಿದ್ದವು. ಕೆಲಸದ ನಡುವೆಯೇ ಮಟ್ಟಿ ಪ್ರದರ್ಶನಗೊಳ್ಳುತ್ತವೆ. ಆದರೆ ಈ ಜನಪದ ಕಥೆಗಳು ದುಡಿಮೆಯ ಜೊತೆ ಜೊತೆಗೆ ಇರುವಂತಹಪುಗಳಲ್ಲ. ಬದಲಿಗೆ ನಿತ್ಯದ ದುಡಿಮೆಯ ಶ್ರಮವನ್ನು ಮರೆಯಲು, ಬಿಡುವಿನ ವೇಳೆಯನ್ನು ನಿರಾಳವಾಗಿ ಕಳೆಯಲು, ಏಕತಾನದ ಬದುಕಿಗೆ ರಂಜನೆಯನ್ನು ದೊರಕೆಸಿಕೊಳ್ಳಲು ಹೀಗೆ ನಾನಾ ಉದ್ದೇಶಗಳ ಹಿನ್ನೆಲೆಯಲ್ಲಿ ಜನಪದ ಕಥೆಗಳು ಮಟ್ಟಿಕೊಂಡಿವೆ ಎನ್ನಬಹುದು. ಈ ಕಥೆಗಳ ಸಂವಾಹಕರಾಗಿ ಅಜ್ಞಿಯರು ಪ್ರಧಾನ ಪಾತ್ರವಹಿಸಿದ್ದಾರೆ. ಹೇಳಲ್ಪಡುವ ಕೇಳಲ್ಪಡುವ ಕಥೆಗಳು ಹೇಳುವವರ ಮತ್ತು ಕೇಳುವವರ ಆಶಯಗಳನ್ನು ಹೊಂದಿವೆ. ಅನೇಕರು ತಿಳಿದಿರುವಂತೆ ಜನಪದ ಕಥೆಗಳು ಕೇವಲ ಮನರಂಜನೆ ಹಾಗೂ ನೀತಿ ಭೋಧನೆಗೆ ಮಾತ್ರ ಸೀಮಿತವಲ್ಲ. ಮುಖ್ಯವಾಗಿ ಗಮನಿಸಬೇಕಾದುದೆಂದರೆ ಅವುಗಳಲ್ಲಿ ಕಟ್ಟಿದವರ ಕನಸ್ತುಗಳಿವೆ. ಮನಸ್ಸುಗಳಿವೆ. ಹಾಗೆಯೇ ಅವು ಪ್ರಚಲಿತವಿರುವ ಪ್ರದೇಶದ ಸಂಸ್ಕೃತಿಯ ದರ್ಶಕಗಳೂ ಆಗಿರುತ್ತವೆ. ಜಾನಪದ ವಿದ್ವಾಂಸ ಅಂಬಳಿಕೆ ಹಿರಿಯಣ್ಣ ಹೇಳುವಂತೆ ಈ ಕಥೆಗಳಲ್ಲಿ “ಕಥಾನಾಯಕ ಒಳ್ಳೆಯವನೂ ಪ್ರತಿನಾಯಕ ದುಷ್ಪನೂ ಆಗಿರುತ್ತಾನೆ. ಕಥಾರಂಭದಲ್ಲಿ ದೃಷ್ಟಿರಾಗಿ ಕಾಣಿಸಿಕೊಂಡವರು ಅಂತ್ಯದಲ್ಲಿ ಉತ್ತಮರಾಗುತ್ತಾರೆ. ಕಿರಿಯರು, ದುರ್ಬಲರು ನಿಲಾಕ್ಷಕೆ ಗುರಿಯಾದವರು ಜಯಗಳಿಸುತ್ತಾರೆ. ಜನಪದ ಕಥೆಗಳಲ್ಲಿ ಸಾಮಾನ್ಯವಾಗಿ ಜಿಕ್ಕವರು-ದೊಡ್ಡವರು, ಮನಸ್ಸು-ರಾಕ್ಷಸರು, ಒಳ್ಳೆಯದು-ಕೆಟ್ಟದ್ದು, ನಾಯಕ-ಪ್ರತಿನಾಯಕ ಮುಂತಾದ ವೈದ್ಯಶ್ಯಗಳಲ್ಲಿ ವೃತ್ತವಾಗುತ್ತದೆ. ಸ್ವರ್ಗ, ಮತ್ತು, ನರಕ ಈ ಮೂರು ಲೋಕಗಳು ಕಥೆಗಳಲ್ಲಿ ಬರುತ್ತವೆ. ಮನಸ್ಸರ ಜೊತೆಗೆ ದೇವತೆ, ರಾಕ್ಷಸ ದೆವ್ಷ, ಬೇತಾಳ ಪ್ರಾಣಿಗಳೂ ಪಾತ್ರಗಳಾಗಿ ಕಾಣಿಸಿಕೊಳ್ಳುತ್ತವೆ. ಅದ್ವಷ್ಟದ ಏರು-ಪೇರು ಘಟನೆಗಳ ಮೇಲೆ ಪ್ರಭಾವ ಬೀರುತ್ತದೆ. ಮಂತ್ರದಂಡ, ಮಾಯದ ಚಾಪೆ, ಮಂತ್ರದ ಟೋಪಿ, ಉಂಗುರ, ಕಪ್ಪು ಕನ್ನಡಿ ಇವುಗಳ ಜೊತೆಗೆ ಮಂತ್ರವಾದಿಯ ಕೈವಾಡವೂ ಇರುತ್ತದೆ. ಜನಪದ ಕಥೆಯ ಸ್ವರೂಪ ಹಾಗೂ ಲಕ್ಷಣಗಳನ್ನು ಕುರಿತ ಈ ಮಾತುಗಳು ಜನಪದ ಕಥೆಯ ಆಶಯಗಳನ್ನು ಹಾಗೂ ಅವುಗಳ ಶ್ರೀಯಾತ್ಮಕತೆಯನ್ನು ಅತ್ಯಂತ ಸಮರ್ಥವಾಗಿ ವಿವರಿಸುತ್ತವೆ.

ಮೇಲಿನ ವಿವರಣೆಯಲ್ಲಿ ಗಮನಿಸಬೇಕಾದ ಮುಖ್ಯ ಸಂಗತಿ ಎಂದರೆ ಪ್ರತಿನಾಯಕ ಕಥೆಯ ಕೊನೆಯವರೆಗೂ ಪ್ರತಿನಾಯಕನ ಸಾಫಾನದಲ್ಲೇ ಮುಂದುವರೆಯದೆ ನಾಯಕನ ಸಮಾನ ಗೌರವಕ್ಕೆ ಬರುವುದು ಮತ್ತು ದುರ್ಬಲರಿಗೆ, ನಿಲಾಕ್ಷಕೆ

ಒಳಗಾದವರಿಗೆ ಜಯ ಲಭಿಸುವುದು. ಈ ಅಂಶಗಳನ್ನು ಪ್ರಸ್ತುತ ಜನಪದ ಕಥೆಗಳನ್ನು ಕಟ್ಟಿ ಹೇಳುತ್ತಿರುವ ಜನಪದರ ವ್ಯೇಯಕ್ಕಿಕೆ ಹಾಗೂ ಸಾಮಾಜಿಕ ಹಿನ್ನೆಲೆಗಳನ್ನು ಗಮನಿಸಿದರೆ ಬೇರಗುಹುಟ್ಟಿಸುವಂತಹ ಸತ್ಯಾಂಶಗಳು ಮನವರಿಕೆಯಾಗುತ್ತವೆ. ಇದಿಷ್ಟೇ ಅಲ್ಲ ಜನಪದ ಕಥೆಗಳಲ್ಲಿ ಪ್ರಕೃತಿಯಲ್ಲಿ ಯಾವುದು ಅಮುಖವಲ್ಲ ಎಂಬುದನ್ನು ಸಾರಿಹೇಳುವ ನೂರಾರು ಆಶಯಗಳು ದೊರೆಯುತ್ತವೆ. ಅಂಥವುಗಳಲ್ಲಿ ಒಂದನ್ನು ನಿದರ್ಶನಕ್ಕಾಗಿ ಇಲ್ಲಿ ಪ್ರಸ್ತಾಪಿಸಬಹುದು. ಜನಪದ ಕಥೆಗಳಲ್ಲಿ ಮನುಷ್ಯರ ಜೊತೆಗೆ ಜಿಕ್ಕ ಜಿಕ್ಕ ಜಂತುಗಳು, ಪಕ್ಷಿಗಳು ಭಾಗಿದಾರರಾಗಿರುತ್ತಾರೆ. ಅಂಥ ಸಂದರ್ಭಗಳಲ್ಲಿ ಮನುಷ್ಯರಿಗೆ ಅಸಾಧ್ಯವಾದ ಕೆಲಸವನ್ನು ಇರುವೆಯಂತಹ ಜಂತುವಿನ ಸಹಾಯದಿಂದಲೋ ಪಕ್ಷಿಯ ಸಹಾಯದಿಂದಲೋ ಮಾಡಿಸಿದುವ ಕಾರ್ಯಗಳು ನಡೆಯುತ್ತವೆ. ಮನುಷ್ಯರೂಪದ ನಾಯಕನಿಗೆ ಆನೆಯಂಥ ಬೃಹತ್ ಪ್ರಾಣಿಯಿಂದ ಬಿಡಿಸಲಾಗದ ಸಮಸ್ಯೆಯನ್ನು ಇರುವೆ, ಸಣ್ಣ ಪಕ್ಷಿ ನೇರವೇರಿಸಿಕೊಡುತ್ತವೆ ಎಂಬುದು ಪವಾದ ಸದೃಶ್ ಫಟನೆಯಲ್ಲಿ ನಾಯಕ ಪರೀಕ್ಷೆಯನ್ನು ಗೆದ್ದು ರಾಜಕುಮಾರಿಯನ್ನು ಪಡೆದು ಬರಬೇಕು ಆಗ ರಾಜಕುಮಾರಿ ಕಡೆಯವರು ನಾಯಕನಿಗೆ ಕೆಲವು ಪರೀಕ್ಷೆಗಳನ್ನು ಒಡುತ್ತಾರೆ. ಅಂಥವುಗಳಲ್ಲಿ ಹತ್ತು ಕಡಾಯ ಅನ್ವಯನ್ನು ಒಂದು ರಾತ್ರಿಲೇ ತಿಂದು ಮುಗಿಸಬೇಕು ಎಂಬುದಾಗಿದ್ದರೆ ಆಗ ಆನೆ ಬೇಕು, ಆದರೆ ಒಂದು ಚೀಲ ರಾಗಿಯನ್ನು ತಿಂದು ಹೊಲದಲ್ಲಿ ಚೆಲ್ಲಿ ಅವುಗಳನ್ನು ದಿನ ಬೆಳಗಾಗುವುದರೊಳಗೆ ಆಯ್ದುಕೊಡಬೇಕು ಎಂದಾಗ ಇರುವೆಯ ಸಹಾಯ ಬೇಕಾಗುತ್ತದೆ. ಹೀಗೆ ಪ್ರಕೃತಿಯಲ್ಲಿ ಎಲ್ಲಾಗೂ ಶಕ್ತಿಯಿದೆ. ಅವರವರ ಕೆಲಸಕಾರ್ಯಗಳಿವೆ. ಆದ್ದರಿಂದ ಯಾರನ್ನೂ ಗೌಣಗೊಳಿಸುವುದು ಸರಿಯಾದ ಕ್ರಮವಲ್ಲ ಎಂಬುದಾಗಿ ಜನಪದ ಕಥೆಗಳು ಅನೇಕ ಆಶಯಗಳು ಸಾರುತ್ತವೆ.

ಇನ್ನೂ ಜನಪದ ಗಡ್ಡ ಭಾಗದಲ್ಲಿ ಬರುವ ಗಾದೆ - ಒಗಟುಗಳನ್ನು ಗಮನಿಸುವುದಾದರೆ ಆದಿಮಾನವನ ಬದುಕಿನ ಅನುಭವ ಶಿವಿರಗಳಿವು. ಮನುಷ್ಯ ಜಾತಿಗೆ ವಿವೇಕ ಹೇಳಲೆಂದೇ ಹುಟ್ಟಿದಂತಿರುವ ಇವು ಎಷ್ಟು ಪ್ರಭಾವಶಾಲಿ ಎಂದರೆ, ಜನಪದವನ್ನು ವಿರೋಧಿಸುವವರು ಅದೇ ಜನಪದ ಗಾದೆ ಮೂಲಕ ವಿರೋಧಿಸುವ ಪರಿಸ್ಥಿತಿಯನ್ನು ಕಾಣುತ್ತೇವೆ. ಇಂದಿಗೂ ಎಷ್ಟೊಂದು ಜನ ಆಧುನಿಕ ಬರಹಗಾರರು ಅಪಾರ ಪ್ರಮಾಣದ ಗಾದೆ - ಒಗಟುಗಳನ್ನು ತಮ್ಮ ಬರಹಗಳಲ್ಲಿ ಅಳವಡಿಸಿ ಬರೆದಿದ್ದಾರೆ. ಅಷ್ಟೇ ಅಲ್ಲ ನಾಗರೀಕತೆಯ ತುತ್ತ ತುದಿಯಲ್ಲಿ ಇರುವ (?) ಜನ ತಮ್ಮ ಮಾತುಗಳ ಪರಿಣಾಮಕಾರಿ ಸಂವಹನಕ್ಕೆ ಎಷ್ಟೊಂದು ಗಾದೆ ಮಾತುಗಳನ್ನು ಬಳಸುತ್ತಾರೆ. ಈ ಎಲ್ಲಾ ಪ್ರಸಂಗಗಳನ್ನು ಗಮನಿಸಿದರೆ ಜನಪದರು ತಮ್ಮ ಲೋಕಾನುಭವಗಳನ್ನು ಎಂಥ ಪ್ರಕಾರದಲ್ಲಿ ಹಿಡಿದಿಟ್ಟಿದ್ದಾರೆ ಎಂಬುದರ ಅರಿವು ಮೂಡುತ್ತದೆ.

ಜನಪದ ನಾಟಕ ಸಾಹಿತ್ಯವೂ ಕೂಡ ಆದಿಮಾನವನ ಆಲೋಚನೆಗಳ ಪರಿಣಾಮಕಾರಿ ಅಭಿವೃತ್ಯಾಗಿದೆ. ಜನಪದ ರಂಗಭೂಮಿಯನ್ನು ಈ ಹಿನ್ನೆಲೆಯಲ್ಲಿ ಗಮನಿಸಿದಾಗ “ಕನ್ನಡ ಜನಪದ ರಂಗಭೂಮಿ ಇಂದಿಗೂ ಜೀವಂತವಾಗಿ ಅನೇಕ ರೀತಿಯ ಸಾಹಿತ್ಯ ಸ್ಫೀಯಾಗಲು ಕಾರಣವಾಗಿದೆ. ಅನೇಕ ಆಧುನಿಕ ನಾಟಕಗಳು ಮತ್ತು ನಾಟಕಕಾರರು ಜನಪದ ರಂಗಭೂಮಿಗೆ ಖಚಿತಯಾಗಿದ್ದಾರೆ. ಜನಪದ ರಂಗಭೂಮಿಯ ಚಟುವಟಿಕೆಗಳಲ್ಲಿ ಸ್ತೀಯರ ಹಾಗೂ ಪುರುಷರ ಇಬ್ಬರ ಸಹಾಯ ಸಹಕಾರವೂ ಅಗತ್ಯವಾಗಿರುತ್ತದೆ”. ಜನಪದ ರಂಗಭೂಮಿಯ ಸರಳ ಹಾಗೂ ಸ್ಥಳೀಯ ಮುಖಗಳನ್ನು ಹೊಂದಿದ್ದು, ಇತಿಹಾಸ-ಮುರಾಣಗಳಿಂದ ವಸ್ತುವನ್ನು ಆಯ್ದುಕೊಂಡು ತಮ್ಮ ಸಂಸ್ಕೃತಿಗೆ ಅನುಗುಣವಾಗಿ ಮರು ರೂಪಧಾರಣೆ ಮಾಡಿದ ಸಂದರ್ಭಗಳು ಸಾಮಾನ್ಯ ಇಲ್ಲಿ ಪಾತ್ರದಾರಿಗಳಿಗೂ ಸಾಕಷ್ಟು ಸ್ವಾತಂತ್ರ್ಯವಿದ್ದ ಪ್ರೇಕ್ಷಕರನ್ನು

ಜಾಗೃತಗೊಳಿಸುವ ಪ್ರಯತ್ನವೂ ನಡೆಯುತ್ತದೆ. ಈ ರಂಗಭೂಮಿ ಯಥ್ಕಗಾನ, ಬಯಲಾಟ, ಸಣ್ಣಾಟ, ದೊಡ್ಡಾಟ, ಗೊಂಬೆಯಾಟ ಮೊದಲಾದ ಶಾಶೀಗಳನ್ನು ಹೊಂದಿದ್ದು ಹಲವಾರು ವೈಶಿಷ್ಟ್ಯಗಳೊಂದಿಗೆ ಪ್ರಚಲಿತದಲ್ಲಿವೆ.

ಪ್ರದರ್ಶನ ಕಲೆಗಳು

ಕನ್ನಡ ಜನಪದ ಬದುಕಿನೊಳಗೆ ಪ್ರದರ್ಶನ ಕಲೆಗಳ ಹಾತ್ರ ಹಾಗೂ ಗಾತ್ರಗಳೆರಡೂ ತುಂಬಾ ವಿಸ್ತಾರವಾದುದು. ಈ ಪ್ರದರ್ಶನ ಕಲೆಗಳ ಸಂಖ್ಯೆ ನೂರಾರು. ಮೇಲು ನೋಟಕ್ಕೆ ಈ ಕಲೆಗಳು ಮನುಷ್ಯನ ಮನೋರಂಜನೆಯ ಉದ್ದೇಶದವು ಎನಿಸಿದರೂ ಆಳದಲ್ಲಿ ಕೇವಲ ಮನೋರಂಜನೆಯಲ್ಲ. ಅದರಾಚಿಗಿನ ಒಂದು ಸಾಮಾಜಿಕ ಜವಾಬ್ದಾರಿ ಇದೆ ಎನಿಸುತ್ತದೆ. ಗಮನಿಸಬೇಕಾದುದು ಏನೆಂದರೆ ಪ್ರದರ್ಶನ ಕಲೆಗಳೆಲ್ಲವು ಯಾವುದಾದರೂ ಒಂದಿಲ್ಲಿಂದು ಧರ್ಮದ ಫಾಯೆಯನ್ನು ಪಡೆದಿವೆ. ಹಾಗೆಯೇ ಒಂದು ಕಲೆಯನ್ನು ಪ್ರದರ್ಶಿಸುವ ಸಮುದಾಯದ ಪ್ರಾಪಂಚಿಕ ಜ್ಞಾನವನ್ನು ಪ್ರಕಟಪಡಿಸುತ್ತವೆ. ಉದಾ: ಮೂಜಾ ಕುಣಿತ, ಸೋಮನ ಕುಣಿತ, ಭೂತಾರಾಧನೆ, ನಾಗಮಂಡಲ, ಏರಗಾಸೆ, ಜೋಗತಿ ಕುಣಿತ, ಕಂಸಾಳ, ಗೊರವರ ಕುಣಿತ, ಡೊಳ್ಳು ಕುಣಿತ, ಕರಪಾಲ ಮೇಳ ಇವೇ ಮೊದಲಾದ ಕಲೆಗಳು ತಮ್ಮ ತಮ್ಮ ದೈವಗಳ ಆರಾಧನೆಯ ಹಿನ್ನಲೆಯಲ್ಲಿ ರೂಪಗೊಂಡಿದ್ದರೆ ಕರಗ ಕುಣಿತ, ಅಂಟಿಗೆ-ಪಂಟಿಗೆ, ಪಂಜಿನ ಕುಣಿತ, ಲಂಬಾಣಿ ಕುಣಿತ, ಕೋಲಾಟ ಇನ್ನೂ ಮೊದಲಾದವು ಸಮುದಾಯಗಳ ಲೋಕದೃಷ್ಟಿಯನ್ನು ಪ್ರಕಟಿಸುತ್ತವೆ.

ಹೀಗೆ ಜನಪದರ ಪ್ರದರ್ಶನ ಕಲೆಗಳು ತಮ್ಮದೇ ಆದ ಕಾರ್ಯ ನಿರ್ಮಿತ ಪ್ರದರ್ಶನಗೊಳ್ಳುತ್ತವೆ. ಮುಖ್ಯವಾಗಿ ಸಮಾಜದ ಜನರಿಗೆ ಸಮಾಜ ಸ್ವಾಸ್ಥ್ಯಕ್ಕೆ ಬೇಕಾಗುವ ನೀತಿ-ನಿಯಮಗಳನ್ನು ತಿಳಿಸುತ್ತಾ ಅವುಗಳನ್ನೂ ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಪ್ರಯತ್ನವೂ ಇಲ್ಲಿ ನಡೆಯುತ್ತದೆ. ಆದರೆ ಇತ್ತೀಚಿಗೆ ಈ ಜನಪದ ಪ್ರದರ್ಶನ ಕಲೆಗಳನ್ನು ಕೇವಲ ಮನೋರಂಜನೆಯ ಸಾಧನಗಳಾಗಿ ನೋಡಲಾಗುತ್ತಿದೆ. ಅನೇಕ ಸಂದರ್ಭಗಳಲ್ಲಿ ಪ್ರದರ್ಶನ ಕಲೆಗಳ ಹಿನ್ನಲೆಗೆ ಇದ್ದ ಧಾರ್ಮಿಕ ನಂಟನ್ನೇ ಕಳಚಲಾಗಿದೆ. ದುರಂತವೆಂದರೆ ಧಾರ್ಮಿಕ ಚೌಕಟ್ಟಿನೊಳಗೆ ಗೌರವದಿಂದ ಪ್ರದರ್ಶನವಾಗುತ್ತಿದ್ದ ಕಲೆಗಳು ರಾಜಕಾರಣಿಗಳನ್ನು ಮತ್ತಾರೋ ದೊಡ್ಡವರೆನಿಸಿಕೊಂಡವರನ್ನು ಮೇರವಣಿಗೆ ಮಾಡಲು ಗಾನ ಬಜಾನಗಳಂತೆ ಬಳಸಲಾಗುತ್ತಿದೆ. ಅಂದರೆ ಈ ಕಲೆಗಳ ಮೂಲ ಉದ್ದೇಶವೆ ಬುಡಮೇಲು ಆದಂತಾಯಿತು. ಕಲೆಗಳೆಲ್ಲವೂ ಮನೋರಂಜನೆಯ ಏಕೈಕ ಉದ್ದೇಶದಿಂದ ಬಳಕೆಯಲ್ಲಿವೆ ಎಂಬ ತಪ್ಪ ತಿಳುವಳಿಕೆ ಇಲ್ಲಿ ಕೆಲಸ ಮಾಡಿದೆ. ಇನ್ನೂ ಕೆಲವು ಪ್ರದರ್ಶನ ಕಲೆಗಳನ್ನು ಸರ್ಕಾರಿ ಸಂದರ್ಶಕಗಳನ್ನು ತಲುಪಿಸುವ ವಾಹಕಗಳಾಗಿ ಬಳಸಿದ ಸಂದರ್ಭಗಳೂ ಇದ್ದು ಇದನ್ನು ಜಾನಪದ ಆನ್ನಯತೆ ಎಂದು ಭಾವಿಸಲಾಗಿದೆ. ಇದು ಸರಿ ಆದರೂ ಬಳಸಿಕೊಳ್ಳುವಾಗ ಕಲೆಯ ಯಾವ ಆಯಾಮವನ್ನು ಬಳಸುತ್ತಿದ್ದೇವೆ ಎಂಬ ಎಚ್ಚರ ಇರಬೇಕಾಗುತ್ತದೆ.

ಸಂಗೀತ

ಜಾನಪದ ಪರಂಪರೆಗಳಲ್ಲಿ ಸಾಹಿತ್ಯ ಮತ್ತು ಸಂಗೀತ ಬೇರೆ ಬೇರೆ ಅಲ್ಲ. ಹಾಗಾಗಿ ಸಾಹಿತ್ಯದ ಸ್ವರೂಪ ಹಾಗೂ ವಾಪ್ತಿ ಎಷ್ಟು ಹಿರಿದೋ ಸಂಗೀತವೂ ಕೂಡ ಅಪ್ಪೇ ಹಿರಿದು. ಇಂಥ ಪ್ರಾಚೀನ ಪರಂಪರೆಯಿರುವ ಸಂಗೀತಕ್ಕ ಶಿಷ್ಟ ಶಾಶೀಯಲ್ಲಿರುವಂತೆ ನಿರ್ದಿಷ್ಟ ಶಾಸ್ತ್ರವಿಲ್ಲ. ಆದರೆ ದನಿ ಮತ್ತು ದಾಟಗಳ ಪ್ರಾಥಮಿಕ ಅರಿವು ಇದೆ. ಜನಪದ ಸಂಗೀತ ಆರಂಭದಲ್ಲಿ ನಿರ್ದಿಷ್ಟ ನಿಯಮಗಳು ಇದ್ದರೂ ತಲೆಮಾರುಗಳಿಗೆ ಪ್ರಸರಣಗೊಂಡಂತೆಲ್ಲ ಅವು ಸಡಿಲಗೊಂಡಿರಬಹುದು. ಅದು ಏನೇ ಆದರೂ ಯಾವುದೇ ಶಾಸ್ತ್ರ ನಿರ್ಬಂಧಗಳಿಲ್ಲದೆ ಆದಿಯಿಂದಲೂ ವಿವಿಧ ಮಜಲುಗಳಲ್ಲಿ ಬೆಳೆಯುತ್ತಾ

ಬಂದಿರುವ ಜನಪದ ಸಂಗೀತ ‘ದನಿ-ಬನಿಗಳಿಂದ, ನಡೆ-ನುಡಿಗಳಿಂದ ಮತ್ತು ಗತ್ತಾ-ಗೈರತ್ತಾಗಳಿಂದ ಆಕಷಿಸುವ, ಪ್ರಕೃತಿಯ ಮುಡಿಲಲ್ಲಿ ಹುಟ್ಟಿ, ದಿನ ನಿತ್ಯ ಕಾಯಕದಲ್ಲಿ ಬೆಳೆದು, ಮುಗ್ದ ಹಳ್ಳಿಗರ ಬಾಯಲಲ್ಲಿ ಫಲವಾದುದು. ಇಂಥಹ ಜನಪದ ಸಂಗೀತ ತನ್ನದೇ ಆದ ಲಕ್ಷಣಗಳನ್ನು ಹೊಂದಿದೆ. ಅಂತಹ ಲಕ್ಷಣಗಳನ್ನು ಜನಪದ ತಜ್ಞ ಹೆಚ್.ಎಲ್. ನಾಗೇಗೌಡ ಅವರು ಹೀಗೆ ಗುರುತಿಸಿದ್ದಾರೆ. “ಜನಪದ ಸಂಗೀತದಲ್ಲಿ ಆಡು ನುಡಿಯೇ ಪ್ರಧಾನವಾಗಿದ್ದ ತನ್ನದೇ ಆದ ಹತ್ತಾರು ದನಿ-ದಾಟಿಗಳನ್ನು ಕಾಣಬಹುದು. ಇದಕ್ಕೆ ಶಿಷ್ಟ ಸಂಗೀತದಂತೆ ಯಾವುದೇ ಕಟ್ಟಪಾಡುಗಳಿಲ್ಲ. ಆದರೂ ದನಿ-ದಾಟಿ-ಮಟ್ಟಗಳ ಬಗ್ಗೆ ಸ್ವಷ್ಟ ರೂಪವಿದ್ದು ಅವುಗಳನ್ನು ಹಾಡಬೇಕಾದ ಸಂದರ್ಭಗಳ ಬಗ್ಗೆಯೂ ನಿಕರವಾದ ಮಾಹಿತಿ ಇರುತ್ತದೆ. ಜನಪದ ಸಂಗೀತದಲ್ಲಿ ‘ಲಯ’ವೂ ಪ್ರಧಾನವಾಗಿದ್ದ ವಿಶೇಷವಾಗಿ ಶ್ರಿಪದಿ ಸಾಹಿತ್ಯವನ್ನು ಹಾಡುವಾಗ ಮಹಿಳೆಯರು ಇದನ್ನು ತೋರ್ಪಿಸಿಸುತ್ತಾರೆ. ಲಯ ಪ್ರಧಾನವಾದ ಸಂಗೀತವೆಂದರೆ ವಾದ್ಯರಹಿತ ಸಂಗೀತವೆಂದೇ ಆಫ್. ಹಿಮ್ಮೇಳ-ಮುಮ್ಮೇಳನದ ಕಲ್ಪನೆ ಜನಪದ ಸಂಗೀತದ ಅನನ್ಯ ಲಕ್ಷಣ. ಇದು ಹಾಡುಗಾರಿಗೆ ಸಹಾಯಕವಾಗಿ ಒದಗಿ ಬರುವ ಸಂಗತಿಯಾಗಿದೆ”.

ಇಂಥ ಜನಪದ ಸಂಗೀತದ ಬಗ್ಗೆ ಸರಿಯಾದ ಕಲ್ಪನೆಯಿಲ್ಲದೆ ಇಂದು ಆಧುನಿಕ ಪಾಪ್ ಸಂಗೀತ ಮಾದರಿಗಳನ್ನು ಆದರ್ಶಗಳಿಂಬಂತೆ ಭಾವಿಸಿದ್ದೇವೆ. ಈ ಶಿಷ್ಟ ಸಂಗೀತ ಎಷ್ಟರ ಮಟ್ಟಿಗೆ ಜನರ ಮನದಲ್ಲಿ ಬೇರೂರಿತೆಂದರೆ ಪಾರಂಪರಿಕವಾಗಿ ಉಳಿದು ಬಂದಿದ್ದ ಜನಪದ ಸಂಗೀತ ಹಿನ್ನೆಲೆಗೆ ಸರಿದು ತನ್ನ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಗೆ ತಲುಪಿತು. ಇಂದಿಗೂ ಆ ಸ್ಥಿತಿಯೇ ಮುಂದುವರೆದಿದೆ. ಇಂಥ ಸ್ಥಿತಿಯಿಂದ ಬಿಡುಗಡೆ ಪಡೆಯಬೇಕಾಗಿದ್ದ ಜನಪದ ಸಂಗೀತದ ನೆಲೆಗಳನ್ನು ಸರಿಯಾಗಿ ಅಧ್ಯೋಯಿಸಿಕೊಂಡು ಅದನ್ನು ಮನರುಜ್ಜೀವನಗೊಳಿಸಬೇಕಿದೆ.

ಚಿತ್ರ ಕಲೆ

ಜನಪದ ಚಿತ್ರಕಲೆ ಜಾನಪದ ಕಲಾಪ್ರಕಾರಗಳಲ್ಲೇ ಗಮನ ಸೆಳೆಯುವ ಕಲೆ. ಮಣ್ಣಿಗೆ ಹತ್ತಿರವಾಗಿ ಗ್ರಾಮ ಜೀವನ ನಡೆಸುವ ಜನಪದರು ಪ್ರಕೃತಿಗೆ ನಿಷ್ಟವಾಗಿ ಬದುಕುವುದಾಗಿ ಅವರ ಚಿತ್ರ ಕಲೆ ಸಹಜವಾಗಿ ಪ್ರಕೃತಿಯನ್ನು ಅವಲಂಬಿಸಿದೆ. ಜನಪದರು ತಮ್ಮ ಮನಗಳ ಮೋರಿ ಮೇಲೆ, ಕೃಷಿ ಉಪಕರಣಗಳ ಮೇಲೆ, ಪ್ರಾಣಿಯ ದೇಹದ ಮೇಲೆ, ಮನುಷ್ಯನ ದೇಹದ ಮೇಲೆ, ಮನೆಯ ಮುಂದಿನ ಅಂಗಳದಲ್ಲಿ ಮೇಲೆ ಚಿತ್ರಕಲೆಯನ್ನು ಬಿಡಿಸುತ್ತಾರೆ. ಈ ಚಿತ್ರಕಲೆಯ ಹಿನ್ನೆಲೆಯಾಗಿ ಸಮೃದ್ಧವಾದ ನಂಬಿಕೆ-ಆಲೋಚನೆಗಳು ಇವೆ. ಗೋಡೆಗಳ ಮೇಲೆ ಬಿಡಿಸಲಾಗುವ ಅನೇಕ ರೀತಿಯ ಪ್ರಾಣಿ-ಪಕ್ಷಿಗಳ ಚಿತ್ರಗಳು, ನೆಲದ ಮೇಲೆ ಬಿಡಿಸುವ ರಂಗೋಲಿ, ತೊಡುವ ವಸ್ತುಗಳಲ್ಲಿ ಬಿಡಿಸುವ ಕಸೂತಿ, ಮನುಷ್ಯರ ದೇಹದ ಮೇಲೆ ಚುಚ್ಚುವ ಹಚ್ಚೆ, ಧಾರ್ಮಿಕ ಆಚರಣೆಗಳಲ್ಲಿ ನಡೆಯುವ ಕುಣಿತಗಳಲ್ಲಿ ಬಳಸುವ ಮುಖವಾಡಗಳ ಚಿತ್ರಾರಗಳು. ಬಯಲಾಟ-ಯುಕ್ತಗಾನದ ಮುಖವಣನೆಗಳು, ಕೃಷಿ ಇನ್ನು ಮೊದಲಾದ ವೃತ್ತಿಗಳಲ್ಲಿ ಬಳಸುವ ಪರಿಕರಗಳ ಮೇಲೆ ಚಿತ್ರಿಸುವ ಚಿತ್ರಗಳು ಮೊದಲಾದವು ಜನಪದ ಚಿತ್ರ ಕಲೆಯ ಮಾದರಿಗಳಾಗಿವೆ. ಈ ಮಾದರಿಗಳಲ್ಲಿ ಕೇವಲ ಬಣ್ಣ ಬಳಿಯುವ ಶ್ರೀಯೆ ಮಾತ್ರ ಇಲ್ಲ ಬದಲಿಗೆ ಇವುಗಳ ಹಿಂದೆ ಅಪಾರವಾದ ಲೋಕಜ್ಞಾನವಿದೆ. ಇಂಥ ಲೋಕಜ್ಞಾನ ವಿರುವ ಜನಪದ ಚಿತ್ರಕಲೆಯನ್ನು ಆಧುನಿಕ ಚಿತ್ರ ಕಲೆ ಬಂದ ತಕ್ಷಣ ನಮ್ಮ ಸಮಾಜ ಮರೆತುಬಿಟ್ಟಿತು. ಅಷ್ಟೇ ಅಲ್ಲ ಆಧುನಿಕ ಶಿಷ್ಟ ಶಾಖೆಯ ಚಿತ್ರಕಲೆಯನ್ನು ಹೊತ್ತು ಮೇರೆಸಿತು. ಇದೊಂದು ಅಪಾಯಕಾರಿ ಬೆಳವಣಿಗೆ ಜನಪದ ಚಿತ್ರಕಲೆಯನ್ನು ಮರೆತರೆ ತೊಂದರೆಯಿಲ್ಲ ಎಂದು

ಹೇಳಬಹುದು ಆದರೆ ಆ ಕಲೆಯ ಹಿಂದಿನ ಜ್ಞಾನ ಮರೆಯಾಯಿತಲ್ಲ ಅದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಜನಪದ ಚಿತ್ರಕಲೆಗೆ ಮರು ಜೀವ ನೀಡಬೇಕಿದೆ.

ವಾಸ್ತು

ಶಿಷ್ಟ ಪರಂಪರೆಯಲ್ಲಿ ವಾಸ್ತು ಶಾಸ್ತ್ರ ಅತ್ಯಂತ ಮಹತ್ವದ್ದು. ಈ ಬಗ್ಗೆ ಸುದೀರ್ಘ ಅಧ್ಯಯನಗಳು ನಡೆದಿವೆ. ಇಂಥ ವಾಸ್ತು ಸಂಗತಿಗಳನ್ನು ಆಧರಿಸಿ ಸಾಕಷ್ಟು ನಿರ್ಮಾಣಗಳು ನಡೆದಿವೆ. ಈ ಪರಂಪರೆಯಲ್ಲಿರುವಂತೆ ನಮ್ಮ ಜನಪದ ಪರಂಪರೆಯೊಳಗೂ ಒಂದು ವಾಸ್ತು ಶಾಸ್ತ್ರವಿದೆ. ಆದರೆ ಈ ರೂಪದ'ಲ್ಲಿಲ್ಲ. 'ಶಿಷ್ಟ ಪರಂಪರೆಯ ವಾಸ್ತು ಶಾಸ್ತ್ರವು ಅರಮನೆಗಳ ರಚನೆ, ದೇವಾಲಯಗಳ ರಚನೆ, ಹಾಗೂ ಹೋಟೆಗಳ ರಚನೆಯನ್ನು ವಾಸ್ತು ಶಾಸ್ತ್ರವು ಅಭಿಜ್ಞಾನ ಮಾಡುತ್ತದೆ. ಇದಕ್ಕಿಂತ ಭಿನ್ನವಾಗಿ ಜನಪದ ವಾಸ್ತುವು ಜನಪದರ ಮನೆ, ಕೊಟ್ಟಿಗೆ, ಅಂಗಳ, ಬಾವಿ, ಗುಡಿ ಹಳ್ಳಿ ಮತ್ತಿತರ ವಿಷಯಗಳನ್ನು ತನ್ನ ವ್ಯಾಪ್ತಿಗೆ ಸೇರಿಸಿಕೊಳ್ಳುತ್ತದೆ.

ಈ ಭಾಗದಲ್ಲಿ ನಾವು ಗಮನಿಸಬೇಕಾದ ಸಂಗತಿಗಳೆಂದರೆ ದೇವರ ಗುಡಿ ಮತ್ತು ಮನುಷ್ಯರ ವಾಸದ ಮನೆಗಳ ರಚನೆ ಜನಪದರ ದೇವರ ಗುಡಿಗಳು ಸುತ್ತು ಗುಡಿಸಲುಗಳೇ ಆಗಿರುತ್ತವೆ. ಕೂಡಲ್ಲಿ ಸಿಗುವ ಗಳ ಮತ್ತು ಹುಲ್ಲನ್ನು ಬಳಸಿ ಗುಡಿಸಲು ನಿರ್ಮಿಸುವುದು. ಅದಕ್ಕೂಂದು ಚಿಕ್ಕ ಬಾಗಿಲಿಡುವುದು. ಹಾಗೆಯೇ ಮನುಷ್ಯನ ಮನೆಗಳ ರಚನೆ ಕೂಡ ವಿಶಿಷ್ಟವಾಗಿದ್ದ ಕಾಡಿನ ಪರಿಕರಗಳೆಂದಲೇ ಇವುಗಳು ಕೂಡ ರಚನೆಯಾಗುತ್ತಿದ್ದವು. ಇವುಗಳಲ್ಲಿ ದೇವರ ಗುಡಿಯ ಬಾಗಿಲು ಅತೀ ಚಿಕ್ಕದಾಗಿರುತ್ತದೆ. ಇದಕ್ಕೆ ಜನಪದರ ನಂಬಿಕೆ ಪ್ರಥಾನ ಕಾರಣವಾಗಿದೆ. ದೇವರ ಗುಡಿಯ ಒಳಗೆ ಹೋಗಬೇಕಾದರೆ ಮನುಷ್ಯ ತೆಲೆ ಭಾಗಿ ಹೋಗಬೇಕೆಂಬ ವಿಧೇಯತೆಯ ಸಂಕೇತವಾಗಿ ಕಾಣುತ್ತದೆ. ಅಂದರೆ ವಾಸ್ತು ರಚನೆಯೂ ಕೂಡ ಮಾನವೀಯ ಮೌಲ್ಯಗಳನ್ನು ಬಿಂಬಿಸುವಂತಹದ್ದು ವಾಸದ ಮನೆಯ ಒಳರಚನೆಗಳ ರೂಪವನ್ನು ಕೂಡ ಇಲ್ಲಿ ಗಮನಿಸಬೇಕಾಗುತ್ತದೆ. ಮನೆಯ ಹಿತ್ತಲು-ಜಗಲಿ-ಅಡುಗೆ ಮನೆಯ ಸಂರಚನೆ ಕೂಡ ಸಮುದಾಯದ ಮೌಲ್ಯಗಳನ್ನು ಒಳಗೊಂಡಿದೆ.

ಉಡುಗೆ-ತೊಡುಗೆ

ಜನಪದ ಸಂಸ್ಕೃತಿಯಲ್ಲಿ ಕುತೂಹಲ ಮೂಡಿಸುವ ಸಂಗತಿಗಳಲ್ಲಿ ಅವರು ತೊಡುವ ಉಡುಗೆ-ತೊಡುಗೆಗಳೂ ಕೂಡ ಪ್ರಮುಖವಾದವುಗಳಾಗಿವೆ. ಜನಪದ ಜೀವನದಲ್ಲಿ ಉಡುಪು ಮೊದ ಮೊದಲು ಕೇವಲ ಪ್ರಾಕೃತಿಕ ಅವಶ್ಯಕತೆಯಾಗಿತ್ತು. ಮೈಗೆ ಚೆಳಿಯಾದಾಗ ಆದ ಮಾನವ ಮರದ ತೊಗಟೆಯನ್ನು ಅಥವಾ ಪ್ರಾಣಿಯ ಚರ್ಮಗಳನ್ನು ಅಥವಾ ಮರ ಗಿಡಗಳ ಸೊಪ್ಪನ್ನು ಮೈಗೆ ಸುತ್ತಿಕೊಳ್ಳುತ್ತಿದ್ದ. ಮುಂದುವರೆದು ಸೌಂದರ್ಯದ ಕಲ್ಪನೆ ಬಂದಾಗ ಪ್ರಕೃತಿಯಲ್ಲಿ ಸಿಗುವ ಎಲೆ-ಹೊಪು-ಕಾಯಿಗಳನ್ನು ಧರಿಸಿದ್ದಿದೆ. ಇಂಥ ಬದುಕು ಹತ್ತಿ ಮತ್ತು ಬೇರೆ ಬೇರೆ ಲೋಹಗಳ ಒಳಕೆಗೆ ಬಂದ ತಕ್ಷಣ ಇನ್ನೂಂದು ಮಾಡರಿಗೆ ಬದಲಾಯಿತು. ಪ್ರಕೃತಿಯಲ್ಲಿ ಸುಲಭವಾಗಿ ದೊರೆಯುವ ಪರಿಕರಗಳಿಂದ ಮಾನ ಮುಚ್ಚಿಕೊಳ್ಳುವ , ಸೌಂದರ್ಯ ಹೆಚ್ಚಿಸಿಕೊಳ್ಳುವ ಸಂದರ್ಭಗಳಿದ್ದಾಗ ಮಾನವ ಬದುಕಿನೊಳಗೆ ಸರಳತೆ, ಸಮಾನತೆ ಮನೆಮಾಡಿತ್ತು. ಆದರೆ ಹತ್ತಿ ಮತ್ತು ಲೋಹಗಳ ಒಳಕೆಯ ಕಾಲಕ್ಕೆ ಸಾಮಾಜಿಕ ಅಸಮಾನತೆ ಕಾಣಿಸಿಕೊಂಡಿರುವುದನ್ನು ಗುರುತಿಸಬಹುದು. ಈ ಅಸಮಾನತೆ ಕಾಲ ನಂತರದಲ್ಲಿ ಅತೀ ಹೆಚ್ಚಿನ ಅಂತರ ಸೃಷ್ಟಿಯಾಗಿದೆ. ಪಾಶ್ಚಾತ್ಯ ವೇಷ ಭೂಷಣಗಳು ನಮ್ಮೊಳಗೆ ಪ್ರವೇಶ ಮಾಡಿದ ತಕ್ಷಣ ಈ ಅಂತರ ಇನ್ನಷ್ಟು ಹೆಚ್ಚಿತು. ಆಧಿಕ ಶಕ್ತಿ ಇರುವ ಜನ ಧರಿಸುವ

ವನ್ನ ಹಾಗೂ ಆಭರಣಗಳಿಗೂ ಆರ್ಥಿಕವಾಗಿ ಶಕ್ತಿಹೀನರಾದವರು ಧರಿಸುವ ವಸ್ತಾಭರಣಗಳಿಗೂ ಸ್ಪಷ್ಟವಾದ ವ್ಯತ್ಯಾಸ ಕಂಡುಬರುತ್ತದೆ. ಅಂದರೆ ಆದಿಮಾನವನ ಪರಿಸರದಲ್ಲಿ ಯಾವುದೇ ಅಂತರವನ್ನು ಕಾಣಲಾಗುವುದಿಲ್ಲ. ಈ ಅಂತರಗಳು ಜಾಸ್ತಿಯಾಗಿ ಪಾಶ್ಚಾತ್ಯ ಸಂಸ್ಕೃತಿಯ ಉದುಗೆ-ತೊಡುಗೆಗಳು ಜನರ ಮನಸ್ಸನ್ನು ಆಕರ್ಷಿಸಿ ಪಾರಂಪರಿಕ ವೇಷ-ಭೂಷಣಗಳ ಬಗ್ಗೆ ಕೇಳಿರುಮೆಯ ಮನೋಭಾವನೆಯನ್ನಂಟುಮಾಡಿತು. ಇಂದಿನ ಜನ ಪಂಚೆಗಂತ ಪ್ರಾಂಟ್, ಸೀರೆಗಿಂತ ಚೂಡಿ ಅತ್ಯಂತ ಇಷ್ಟ ಪದುತ್ತಿರುವುದನ್ನು ಕಾಣುತ್ತಿದ್ದೇವೆ. ಬರೀ ಇಷ್ಟೇ ಆಗಿದ್ದರೆ ದೊಡ್ಡ ಸಮಸ್ಯೆ ಇರಲಿಲ್ಲ ಆದರೆ ಇಪ್ಪು ಮಾತ್ರವಲ್ಲದೆ ಪಂಚೆ ಹಾಗೂ ಸೀರೆ ಧರಿಸುವವರನ್ನು ಅವಮಾನಕ್ಕೆಳುಗುಮಾಡುವ ಹಿಯಾಳಿಸುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ಇಲ್ಲಿ ಗಮನಿಸಬೇಕಾಗಿರುವ ಸಂಗತಿ ಎಂದರೆ ಪಾರಂಪರಿಕ ಉದುಗೆ-ತೊಡುಗೆಗಳು ಸಂಪೂರ್ಣ ಮಾಯವಾಗಿದೆ ಎಂದು ನಂಬಬೇಕಿಲ್ಲ. ಇಂದಿಗೂ ಇನ್ನಡ ಸಮುದಾಯಗಳಲ್ಲಿ ಅನೇಕ ಕಡೆ ಪಾರಂಪರಿಕ ಉದುಗೆ ತೊಡುಗೆಗಳ ಬಳಕೆಯಲ್ಲಿರುವುದನ್ನು ನೋಡಬಹುದು. ಕೆಲವರಲ್ಲಿ ಸಾಮಾನ್ಯ ಬದುಕಿನ ನಡೆಯಲ್ಲಿ ಬಳಕೆಯಲ್ಲಿದ್ದರೆ, ಇನ್ನೂ ಕೆಲವು ಕಡೆ ಸಾಂಪ್ರದಾಯಿಕ ಆಚರಣೆಗಳಲ್ಲಿ ಕಂಡುಬರುತ್ತಿದೆ. ಇಂಥಲ್ಲಿಲ್ಲ ಬಳಕೆಗೊಳ್ಳುವ ಉದುಗೆ ತೊಡುಗೆಗಳು ಕೇವಲ ಸಂಪ್ರದಾಯಗಳಾಗಿವೆ. ಹಾಗಾಗಿ ಇವು ಸಂಪ್ರದಾಯಗಳಾಚಿನ ನಿಜಬದುಕಿನ ಪ್ರಯೋಗಗಳಾಗಬೇಕಿದೆ.

ಇಲ್ಲಿಯವರೆಗೂ ಕನ್ನಡ ಜನಪದ ಸಂಸ್ಕೃತಿಯ ಆಳವಾದ ಬದುಕಿನಲ್ಲಿರುವ ಕೆಲವೇ ಕೆಲವು ಆದರ್ಶ ತುಳುಕುಗಳನ್ನು ಆಯ್ದು ಜೋಡಿಸಿ ಕೊಡಲಾಯಿತು. ಈ ಬರಹದ ಆರಂಭದಲ್ಲೇ ಸ್ಪಷ್ಟಪಡಿಸಿದಂತೆ ನಮ್ಮ ಮೌಲ್ಯಯುತ ಸಮಾಜ ಪರರ ಸಂಸ್ಕೃತಿಯಿಂದ ಹುಟ್ಟಿದ ಮೌಲ್ಯಗಳ ಬೆಂಬು ಹತ್ತಿದ್ದರ ಪರಿಣಾಮ ಅನೇಕ ಸಮಸ್ಯೆಗಳನ್ನು ಎದುರಿಸುವಂತಾಯಿತು. ಇದಕ್ಕೆ ಪರಿಹಾರವೆಂದರೆ ನಮ್ಮ ಸಂಸ್ಕೃತಿಯ ಬೇರುಗಳನ್ನು ಗುರುತಿಸಿ ಗಟ್ಟಿಗೊಳಿಸುವುದು. ಈ ಹಿನ್ನಲೆಯಲ್ಲಿ ರೂಪಗೊಂಡಿರುವ ಪ್ರಸ್ತುತ ಬರಹದಲ್ಲಿ ಕನ್ನಡ ಜನಪದ ಸಂಸ್ಕೃತಿಯೋಳಗಿನ ಸಕಾರಾತ್ಮಕ ಮೌಲ್ಯಗಳನ್ನು ಗುರುತಿಸುವ ಪ್ರಯುತ್ವವಿದೆ. ಇಲ್ಲಿನ ವಿವರಗಳನ್ನು ಓದಿದ ಯಾರಿಗಾದರೂ ಒಂದು ಪ್ರಶ್ನೆ ಅಥವಾ ಅನುಮಾನ ಎದುರಿಗೆ ನಿಲ್ಲುತ್ತದೆ. ಅದೇನೆಂದರೆ ಕನ್ನಡ ಜನಪದ ಸಂಸ್ಕೃತಿಯಲ್ಲಿ ಬರೀ ಗುಣಗಳು ಮಾತ್ರ ಇವೆಯೇ? ದೋಷಗಳಿಲ್ಲವೇ? ಈ ಪ್ರಶ್ನೆಗೆ ಉತ್ತರ ಸುಲಭ ಎಲ್ಲಾ ಸಂಸ್ಕೃತಿಗಳಲ್ಲಿರುವಂತೆ ಇಲ್ಲಿಯೂ ಕೂಡ ಗುಣಗಳಿವೆ ಅಂತಹೆಯೇ ಅವಗುಣಗಳೂ ಇವೆ. ಆದ್ದರಿಂದ ಅಂಥ ಕೆಲವು ಅವಗುಣಗಳನ್ನು ಗಮನಿಸುವುದು ಸೂಕ್ತ. ಏಕೆಂದರೆ ಕನ್ನಡ ಜನಪದ ಸಂಸ್ಕೃತಿಯ ಅವಗುಣಗಳನ್ನು ತಿಳಿಯದೆ ಮುಂದೆ ನಡೆದರೆ ಅವಲೋಕನ ಪರಿಪೂರ್ವಾಗಲಾರದು.

ಮಿತಿಗಳು

ಕನ್ನಡ ಜನಪದ ಸಂಸ್ಕೃತಿಯು ತನ್ನ ಆರಂಭಿಕ ದಿನಗಳಲ್ಲಿ ಅತ್ಯಂತ ಉದಾರ-ಮಾನವೀಯ ನೆಲೆಯಲ್ಲಿ ಸಂಬಂಧಗಳನ್ನು ರೂಪಿಸಿಕೊಂಡಿದ್ದು, ಸರ್ವ ಸಮಾನತೆಯ ಸಮಾಜವನ್ನು ನಿರ್ಮಾಣ ಮಾಡಿಕೊಂಡಿತ್ತು. ಆದರೆ ಈ ಸ್ಥಿತಿ ಕಾಲದ ಬದಲಾವಣೆಯಲ್ಲಿ ಸಿಕ್ಕು ಸಾಕಷ್ಟು ಪರಿವರ್ತನೆಗೊಂಡು ತನ್ನ ಮೂಲ ಸ್ಥಿತಿಯನ್ನು ಕಳೆದುಕೊಳ್ಳುತ್ತಾ ಬಂದಿದೆ. ಹೀಗೆ ಕನ್ನಡ ಜನಪದ ಸಂಸ್ಕೃತಿಯ ಚರಿತ್ರೆ ಒಂದು ಹಂತದವರೆಗೆ ತನ್ನ ನಂಜಿಕೆ ಮೌಲ್ಯಗಳ ಉನ್ನತೀಕರಣಕ್ಕೆ ಕಾರಣವಾಗಿದ್ದರೆ. ಅಲ್ಲಿಂದ ಮುಂದೆ ಅವೆಲ್ಲವುಗಳನ್ನು ಕಳೆದುಕೊಂಡಿದ್ದು ಸತ್ಯ. ಈ ಹಿನ್ನಲೆಯೋಳಗೆ ಜನಪದ ಸಂಸ್ಕೃತಿಯನ್ನು ಗಮನಿಸಿದರೆ ನಾವು ಇಲ್ಲಿಯವರೆಗೂ ಹೇಳುತ್ತಾ ಬಂದ ಗುಣಗಳಿಗೆ ವಿರುದ್ಧವಾದ ಅಂಶಗಳು ಹಲವಾರು ಇವೆ. ಅವುಗಳಲ್ಲಿ ಕೆಲವನ್ನು ಹೀಗೆ ಪಟ್ಟಿ ಮಾಡಬಹುದು.

- ಜನಪದ ಸಂಸ್ಕೃತಿಯಲ್ಲಿ ಹೆಚ್ಚಿಗೆ ವಿಶೇಷ ಗೌರವ-ಸಾಫ್ಟ್‌ಮಾನಗಳಿವೆ ಎಂಬ ವಾದಕ್ಕೆ -ವಿಂಡ್‌ಕಾವ್‌ಗಳಲ್ಲಿ, ಮಹಾಕಾವ್ಯಗಳಲ್ಲಿ, ಕಥೆಗಳಲ್ಲಿ ದೊರೆಯುವ ಅನೇಕ ಸ್ತ್ರೀ ಪಾತ್ರಗಳು ಅಪವಾದವಾಗಿ ನಮ್ಮೆದರು ನಿಲ್ಲತ್ತವೆ. ದೋಷಪೂರಿತ ಸಮಾಜದ ಲಿಂಗಬೇಧ ನೀತಿ ಇಲ್ಲಿಯೂ ಕೆಲಸ ಮಾಡಿದೆ.
- ಪ್ರಸ್ತುತ ಪರಂಪರೆಯಲ್ಲಿ ಬಳಕೆಗೆ ಬಂದಿರುವ ನಂಬಿಕೆ ಸಂಪ್ರದಾಯ-ಆಚರಣೆಗಳೆಲ್ಲವೂ ಅರ್ಥಮಾರ್ಗವೆಂದು ಹೇಳುವಂತಿಲ್ಲ. ಅನೇಕ ಸಲ ಇವೆಲ್ಲವೂ ಮೇಲ್ಮೈದ ಹಿತಾಸಕ್ತಿಯನ್ನು ಕಾಪಾಡುವ ಅಸ್ತುಗಳಂತೆಯೂ ಬಳಕೆಯಾಗಿವೆ. ಇದಕ್ಕೆ ಬಸವಿ ಬಿಡುವ ಪದ್ಧತಿ, ಮಾರಿಯ ಆಚರಣೆಗಳು ಅತ್ಯುತ್ತಮ ಉದಾಹರಣೆಗಳು.
- ಸಮಷ್ಟಿ ಹಿತ ಜನಪದ ಸಂಸ್ಕೃತಿಯ ಜೀವಾಳ ಎಂದು ಹೇಳುತ್ತಿರುವಾಗಲೇ ಪಕ್ಷದಲ್ಲಿಯೇ ಸ್ವಾರ್ಥಪರವಾದ ಅನೇಕ ವ್ಯಕ್ತಿ ವಿಷಯಗಳು ಪಕ್ಷದಲ್ಲಿಯೇ ನಿಂತು ಅಣಕಿಸುತ್ತವೆ ಜನಪದ ವ್ಯಾದ್ಯ ಪದ್ಧತಿಯಲ್ಲಿ ಇರುವ ಜ್ಞಾನವನ್ನು ಯಾರಿಗೂ ಬಹಿರಂಗ ಮಾಡಬಾರದೆಂಬ ನಂಬಿಕೆಯನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
- ಶ್ರಮಾಧಾರಿತ ಬದುಕಿನ ಬಯಕೆ ಇವರಲ್ಲಿದೆ ಎಂದರೂ ಕೂಡ ದುಡಿಮೆಯಲ್ಲಿದೇ ಸುಖಪಡುವ ಮನಸ್ಸು ಇವರಲ್ಲಿ ಇಲ್ಲದೇ ಇಲ್ಲ.
- ಸಂಪತ್ತಿನ ನಿರಾಕರಣ ಜನಪದ ಸಂಸ್ಕೃತಿಯ ಬಹುಮುಖ್ಯ ಗುಣ ಎಂಬುದಾಗಿ ಹೇಳುವ ಮಾತಿಗೆ ವಿರೋಧವೆಂಬಂತೆ ಸಂಪತ್ತು ಬೇಕೆನ್ನುವ ಹಲವಾರು ಪ್ರಸಂಗಗಳು ಜನಪದ ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ದೊರೆಯುತ್ತವೆ.
- ಜನಪದ ಸಮಾಜದೊಳಗಿನ ಸಂಸಾರದಲ್ಲಿ ಅತ್ಯಂತ ಮಧುರ ಭಾಂಧವ್ಯಾಗಳಿವೆ. ಆದರೂ ಅನೇಕ ಕಡೆ ಈ ಬಂಧುತ್ವ ಸದಿಲಗೂಂಡಿರುವುದನ್ನು ಗುರುತಿಸಬಹುದಾಗಿದೆ. ಈ ಮೇಲೆನ ಅಂಶಗಳಿಗೆ ಪೂರಕವಾಗಿ ಅನೇಕ ಆಧಾರಗಳು ಲಭ್ಯವಿದೆ. ಆದರೆ ಆ ಬಗ್ಗೆ ಹೆಚ್ಚಿನ ವಿವರಗಳಿಗೆ ಹೋಗುವುದು ಈ ಬರಹದ ಉದ್ದೇಶವಲ್ಲ. ಹಾಗಾಗಿ ಕೆಲವೇ ಕೆಲವು ಅಂಶಗಳ ಪಟ್ಟಿಮಾಡಲಾಯಿತು. ಈ ಸಂದರ್ಭದಲ್ಲಿ ನಾವು ಸ್ವಷ್ಟಪಡಿಸಿಕೊಳ್ಳಬೇಕಾದ ಸಂಗತಿ ಎಂದರೆ ಆರಂಭಕ್ಕೆ ಸರೋರ್ವದಯದ ತಳಹದಿಯ ಮೇಲೆ ನಿಂತಿದ್ದ ಜನಪದ ಸಮಾಜ ಬರುಬರುತ್ತಾ ಮನವ ವಿರೋಧಿ ಮೌಲ್ಯಗಳನ್ನು ಒಳಗೊಳ್ಳುತ್ತಾ ಬಂದಿರುವುದು ಸರಿಯಷ್ಟೇ. ಹಾಗೆಂದು ಇಡೀ ಸಂಸ್ಕೃತಿಯೇ ತಿರಸ್ಕಾರ ಯೋಗ್ಯ ಎಂದು ನಾವ್ಯಾರು ಭಾವಿಸಲಿಕ್ಕಾಗುತ್ತದೆ. ಆದ್ದರಿಂದಲೇ ಆಧುನಿಕ ಸಮಾಜದ ಅವಘಡಗಳಿಂದ ಪಾರಾಗಲು ಪಯಾರಾಯಗಳನ್ನು ಮುಡುಕುತ್ತಿರುವಾಗ ನಮಗೆ ಎದ್ದು ಕಾಣಿವ ದಾರಿ ಇದೇ ಜನಪದ ಸಂಸ್ಕೃತಿಯದು. ಇಂಥ ಸಾಧ್ಯತೆಗಳನ್ನು ಕುರಿತು ಆಲೋಚಿಸುವಾಗ ಪಾರಂಪರಿಕ ಜನಪದ ಸಂಸ್ಕೃತಿಯನ್ನು ಮರು ಶೋಧಿಸಿ ಅದನ್ನು ನಮ್ಮ ಮುಂದಿನ ಬದುಕಿಗೆ ಅಳವಡಿಸಿಕೊಳ್ಳಬಾಗ ಅದರೊಳಗೆ ಯಾವುದು ಅನುಸರಣಾಯೋಗ್ಯ ಎಂಬುದನ್ನು ಮನಗಂಡು ಆಯ್ದು ಕಟ್ಟಬೇಕಾಗುತ್ತದೆ.

ಸಮಾರೋಪ

ಕನ್ನಡ ಜನಪದ ಸಂಸ್ಕೃತಿ ಅತ್ಯಂತ ಪ್ರಾಚೀನವಾದ ಪರಂಪರೆಯನ್ನು ಹೊಂದಿದ್ದು ಮಹತ್ವದ ಮಾನವೀಯ ಮೌಲ್ಯಗಳನ್ನು ಹೊತ್ತು ತಂದಿದೆ. ದೀರ್ಘಕಾಲದ ನಡೆಯಲ್ಲಿ ಬದಲಾಗುತ್ತಾ ಬಂದ ಈ ಸಂಸ್ಕೃತಿಯ ಒಡಲಲ್ಲಿ ಒಳ್ಳಿಯದರ

ಜೊತೆ ಕೆಟ್ಟದ್ದು ಸೇರಿ ಬಿಟ್ಟಿದೆ. ಆದರೂ ಅದನ್ನು ಸಂಪೂರ್ಣ ನಿಲರಕ್ಷಿಸಿ ಮುನ್ದೆಯೆಂತಿಲ್ಲ. ಆಧುನಿಕತೆಯ ಬದಲಾದ ಈ ಕಾಲಮಾನದಲ್ಲಿ ಮನುಷ್ಯ ಸಮಾಜ ನಿಜವಾಗಿ ಹೊಂದಿರಲೇ ಬೇಕಾದ ಮೌಲ್ಯಗಳು ಕಾಣದಂತಾಗಿವೆ. ಮಾನವೀಯ ಸಂಬಂಧಗಳು ವ್ಯವಹಾರಿಕವಾಗಿವೆ. ಇಂಥ ಸಂಭರ್ಚದೊಳಗೆ ರೋಗಗ್ರಸ್ ಈ ಸಮಾಜವನ್ನು ಗುಣಪಡಿಸುವುದು ಹೇಗೆ ಎಂದು ಚಿಂತಿಸುವವರಿಗೆಲ್ಲ ದೊರೆಯಬಹುದಾದ ಪರಿಹಾರೋಪಾಯಗಳೆಂದರೆ ನಮ್ಮ ಪಾರಂಪರಿಕ ಸಮಾಜದ ಮೌಲ್ಯಗಳ ಮುನರುತ್ತಾನೆ. ಇದಕ್ಕಿರುವ ಪ್ರಮುಖ ಅಕರಗಳು ಜಾನಪದ ಬದುಕು ಮತ್ತು ವಿವಿಧ ಸೃಜನಶೀಲ ಅಭಿವೃತ್ತಿಗಳು. ಈ ಉದ್ದೇಶದಿಂದಲೇ ಜಾನಪದವನ್ನು ಸಮಕಾಲೀನ ಸಮಾಜಕ್ಕೆ ಅವ್ಯಯಿಸಿಕೊಳ್ಳುವಾಗ ಗಮನಿಸಬೇಕಾದ ಹಲವಾರು ಮಹತ್ವದ ಸಂಗತಿಗಳ ಬಗ್ಗೆ ಪ್ರಸ್ತುತ ಬರಹದಲ್ಲಿ ಗಮನಸಳೆಯಲಾಯಿತು. ಜೊತೆಗೆ ಅವುಗಳನ್ನು ಅಳವಡಿಸಿಕೊಳ್ಳುವಾಗ ಉತ್ತಮ ಮೌಲ್ಯಗಳ ಜೊತೆ ಕೇಂದಿನ ಮೌಲ್ಯಗಳೂ ಇರುತ್ತವೆ. ಹಾಗಾಗಿ ಆಯ್ದು ಕಟ್ಟುವಾಗ ತುಂಬಾ ಎಚ್ಚರದಿಂದ ಇರಬೇಕಾಗುತ್ತದೆ. ಜನಪದ ಸಮಾಜದ ಆದಿಮಾ ಮೌಲ್ಯಗಳನ್ನು ಸಮಕಾಲೀನ ಸಮಾಜಕ್ಕೆ ಅಳವಡಿಸಿಕೊಳ್ಳುವುದು ಎಂದರೆ ಆ ಇಡೀ ಸಮಾಜವೋಂದರ ರಚನೆಯನ್ನು ಯಥಾವತ್ತಾಗಿ ಉಳಿಸುವ ವ್ಯಾಘರ ಪ್ರಯತ್ನವಾಗಬಾರದು. ಹಾಗೇನಾದರೂ ಆದರೆ ಅದು ಜಾನಪದ ಅನ್ವಯಿಕತೆ ಎನಿಸದೆ ಗತ ಸಂಸ್ಕೃತಿಯ ಗೀಳು ಆಗಿಬಿಡುತ್ತದೆ. ಅಷ್ಟೇ.

ಪರಾಮರ್ಶನ

1. ಕನಾಂಟಕ ಸಂಸ್ಕೃತಿ ಸಮೀಕ್ಷೆ, ಎಚ್.ತಿಪ್ಪೇರುದ್ದುಸ್ವಾಮಿ, 1997, ಡಿವಿಕೆ ಮೂರ್ತಿ, ಮೈಸೂರು
2. ಕರ್ಕಾಂಟಕಜಾನಪದ, ಪ್ರ.ಸಂ: ಎಸ್.ಕೆ.ಕರೀಂಹಾನ್, 1989,ಕನಾಂಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ,ಬೆಂಗಳೂರು
3. ಜನಪದ ಮಹಾಕಾವ್ಯಗಳು ಮತ್ತು ಪ್ರತಿಸಂಸ್ಕೃತಿ. ಎಸ್.ಎಂ ಮುತ್ತಯ್ಯ, 2008, ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು
4. ಜಾನಪದ ಕೃಪಿಡಿ, ಪ್ರ.ಸಂ: ಹೆಚ್.ಜೆ.ಲಕ್ಷ್ಮಪ್ಪಗೌಡ, 1997, ಕನ್ನಡ ಮುಸ್ತಕ ಪ್ರಾಧಿಕಾರ, ಬೆಂಗಳೂರು
5. ಜಾನಪದ ಅಧ್ಯಯನ, ದೇ.ಜವರೇಗೌಡ, 2001, ಕನ್ನಡ ಮುಸ್ತಕ ಪ್ರಾಧಿಕಾರ, ಬೆಂಗಳೂರು
6. ಜಾನಪದ:ಸ್ವರೂಪ ಮತ್ತು ಸಾಹಿತ್ಯ.ಸಂ: ಡಿ.ಲಿಂಗಯ್ಯ ಮತ್ತು ಸಂಧಾರೆಡ್ಡಿ, 1997, ಕನ್ನಡ ಸಾಹಿತ್ಯ ಪರಿಷತ್,ಬೆಂಗಳೂರು
7. ಜಾನಪದ ಅನ್ವಯಿಕತೆ,ಸಂ:ಜಿ.ಆರ್.ತಿಪ್ಪೇಸ್ವಾಮಿ ಮತ್ತು ರಂಗಾರೆಡ್ಡಿ ಕೋಡಿರಾಂಪುರ, 2003,ಕನಾಂಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ, ಬೆಂಗಳೂರು
8. ಮಹಿಳಾ ಜಾನಪದ,ಸಂ:ಕೆ.ಆರ್.ಸಂಧಾರೆಡ್ಡಿ, 2003, ಕನಾಂಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಬೆಂಗಳೂರು
9. ಸಂಕ್ಷಿಪ್ತ ಕನ್ನಡ ಭಾಷಾ ಚರಿತ್ರೆ, ಎಂ.ಎಚ್.ಕೃಷ್ಣಯ್ಯ, ಅಂಕಿತ ಮುಸ್ತಕ ಪ್ರಕಾಶನ, ಬೆಂಗಳೂರು
10. ಸಾಂಸ್ಕೃತಿಕ ಮುಖಾ-ಮುಖಿ, ರಂಗರಾಜ ವನಿದುರ್ಗ, 2002, ಕನಕ ಸಾಹಿತ್ಯ ಪ್ರತಿಷ್ಠಾನ, ಬೆಂಗಳೂರು
11. ಸಂಸ್ಕೃತಿ ಅಧ್ಯಯನ, ರಹಮತ್ ತರೀಕರೆ, ಕನ್ನಡ ಸಾಹಿತ್ಯ ಅಕಾಡೆಮಿ, ಬೆಂಗಳೂರು
12. ಜಾನ್ನ ತುಂಗ 2010-11, ವಾಷಿಂಗ್ ಸಂಚಿಕೆ, ಸಹಾದ್ವಿ ವಿಜ್ಞಾನ ಕಾಲೇಜು, ಶಿವಪೇಗ್ಗೆ

ವಿಳಾಸ

ಡಾ. ಎಸ್.ಎಂ. ಮುತ್ತಯ್ಯ

ಸಹಾಯಕ ಪ್ರಾಧ್ಯಾಪಕರು, ಕನ್ನಡ ವಿಭಾಗ

ಸಹಾಯಕ ವಿಜ್ಞಾನ ಕಾಲೇಜು (ಸಾಫ್ಟ್‌ವರ್)

ಬಿ.ಹೆಚ್. ರಸ್ತೆಶಿವಮೌರ್ಗು - 577203

ದೂ: 9448640114, ಇ-ಮೇಲ್: smmuthaiah@gmail.com

